

ಹಂಪಿ ಟೈಮ್ಸ್

HAMPI TIMES

ಕನ್ನಡ ದಿನಪತ್ರಿಕೆ
KANNADA DAILY

ಸಂಪಾದಕ: ಬಸವರಾಜ ಬಸವರಾಜ
EDITOR: BASAPUR BASAVARAJA

ಇಂದು ಹಾಗೂ ಹಿಂದಿನ ಹಂಪಿ ಟೈಮ್ಸ್ ಕಲರ್‌ಫುಲ್ ಇ-ದಿನಪತ್ರಿಕೆ ಓದಲು QR ಕೋಡ್ ಸ್ಕ್ಯಾನ್ ಮಾಡಿ ಓದಿ

No.1 Leading in Local News Paper

75,000

HAMPI TIMES E-PAPER READERS

94486 33038

NEWS PAPER ADD - THE BEST ADVERTISING PLATFORM TO BOOST YOUR BUSINESS

E-mail: hampitimes@gmail.com | #Valmiki Circle hospet-583201

ಸಂಪುಟ:02 • ಸಂಚಿಕೆ:17 • ನೋಂದಣಿ ನಂ.:KARKAN27911 • ವಿಜಯನಗರ • 10.07.2024 • ಬುಧವಾರ • ಪುಟ:04 • ಬೆಲೆ:2
Volume:02 • Issue:17 • Reg.No:KARKAN27911 • VIJAYANAGARA • 10.07.2024 • Wednesday • Page:04 • Rs:2

ತುಂಗಭದ್ರಾ ನೀರಿನ ಮಟ್ಟ

ಮಂಗಳವಾರ : 09-07-2024

ಗಂಪು ಮಟ್ಟ : 1633 ಅಡಿ
ಇಂದಿನ ಮಟ್ಟ : 1560.99 ಅಡಿ
ಒಳ ಹರಿವು : 23079 ಕ್ಯೂಸೆಕ್
ಹೊರ ಹರಿವು : 156 ಕ್ಯೂಸೆಕ್
ಇಂದಿನ ಸಾಮರ್ಥ್ಯ : 22.825 ಟಿಎಂಸಿ
ಗಂಪು ಸಾಮರ್ಥ್ಯ : 105.788 ಟಿಎಂಸಿ
ಕಳೆದ ವರ್ಷ ಇದೇ ದಿನ :
ಇಂದಿನ ಮಟ್ಟ : 1576.72 ಅಡಿ
ಒಳ ಹರಿವು : 280 ಕ್ಯೂಸೆಕ್
ಹೊರ ಹರಿವು : 252 ಕ್ಯೂಸೆಕ್
ಸಾಮರ್ಥ್ಯ : 3.081 ಟಿಎಂಸಿ

ನಿತ್ಯ ಪಂಚಾಂಗ

ಮಾಸ: ಅಷಾಡ | ಸಂವತ್ಸರ: ಕ್ರೋಧಿ

10-07-2024 - ಬುಧವಾರ

ತಿಥಿ : ಚತುರ್ಥಿ
ಪಕ್ಷ : ಶುಕ್ಲ
ನಕ್ಷತ್ರ : ಮಾಘಾ
ಯೋಗ : ವ್ಯತಾಪತಾ
ಕರಣ : ವಿಷ್ಣಿ
ಸೂರ್ಯೋದಯ : 05:49:29
ಸೂರ್ಯಾಸ್ತ : 19:15:10
ರಾಮ : 12:32-14:13
ಯಮುಘಂಡ : 07:30-09:11
ಗುಳಿಕ : 10:52-12:32

ಹಂಪಿ ಟೈಮ್ಸ್ ಮಾರ್ಗದರ್ಶಿ ಎಲ್ಲೆಡೆ ಮೆಚುಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಗತಿಗೆ ಸ್ಪೂರ್ತಿದಾಯಕ ಹೆಜ್ಜೆ ಎಂದ ಡಿಡಿಪಿಎ ಹನುಮಕ್ಕ

■ ಹಂಪಿ ಟೈಮ್ಸ್ ಹೊಸಪೇಟೆ ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ನಮ್ಮದೆ ಎನ್ನುವ ಘೋಷ ವಾಕ್ಯದೊಂದಿಗೆ ಹಂಪಿ ಟೈಮ್ಸ್ ಸ್ಥಳೀಯ ದಿನಪತ್ರಿಕೆ ಎಸ್‌ಎಸ್‌ಎಲ್‌ಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಲಾ ಶಿಕ್ಷಣ ಇಲಾಖೆಯೊಂದಿಗೆ ಕೈಜೋಡಿಸಿರುವುದು ಶ್ಲಾಘನೀಯ ಎಂದು ಶಾಲಾ ಶಿಕ್ಷಣ ಇಲಾಖೆಯ ವಿಜಯನಗರ ಜಿಲ್ಲೆಯ ಉಪನಿರ್ದೇಶಕಿ ಹನುಮಕ್ಕ ಹೇಳಿದರು.

ನಗರದ ಡಿಡಿಪಿಎ ಕಾರ್ಯಾಲಯದಲ್ಲಿ ಮಂಗಳವಾರ ಎಸ್‌ಎಸ್‌ಎಲ್‌ಸಿ ಮಕ್ಕಳಿಗಾಗಿಯೇ ಹೊರತಂದ ಹಂಪಿ ಟೈಮ್ಸ್ ಮಾರ್ಗದರ್ಶಿ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಶಿಕ್ಷಣ ಇಲಾಖೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಈ ವರ್ಷ ಆರಂಭದಿಂದಲೇ ವಿಶೇಷ ತರಬೇತಿಗಳನ್ನು ಆರಂಭಿಸಲು ಸಿದ್ಧತೆ ನಡೆಸಿದೆ. ಸ್ವ-ಇಚ್ಛೆಯಿಂದ ಮಕ್ಕಳ ಪ್ರಗತಿ ಬಯಸಿ ಸಂಭವನೀಯ ಪ್ರಶೋತ್ತರ ಸರಣಿ ನೀಡುತ್ತಿರುವುದು ನಮ್ಮ ಮಕ್ಕಳಿಗೆ ಬಲ ತುಂಬಿದಂತಾಗಿದೆ. ಹಂಪಿ ಟೈಮ್ಸ್ ಪತ್ರಿಕೆ ಆನ್‌ಲೈನ್‌ನಲ್ಲಿ ನೋಡಿದ್ದೇನೆ. ಅನೇಕರು ಶೇಲ್ ಮಾಡುತ್ತಾರೆ. ಮಕ್ಕಳ ಅಗತ್ಯತೆಯನ್ನು ಅರಿತು ಹೊಸ ಹೆಜ್ಜೆಯನ್ನಿಟ್ಟಿರುವ ಪತ್ರಿಕೆಗೆ ಶುಭವಾಗಲಿ ಎಂದು ಹಾರೈಸಿದರು.



ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿ, ವಿಜಯ ಪರಿಷತ್ತಿನ ಎಚ್.ಎಂ.ಹುಲಿಬಂಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಬಸವರಾಜ ಇತರರು ಇದ್ದರು. ಹೊಸಪೇಟೆ ತಾಲೂಕಿನ ಗಾದಿಗನೂರು ಪಬ್ಲಿಕ್ ಸ್ಕೂಲ್, ಮಲಪನಗುಡಿ ಸರ್ಕಾರಿ ಪ್ರೌಢಶಾಲೆ, ಚಿತ್ತವಾಡಿ

ಮುನ್ಸಿಪಲ್ ಹೈಸ್ಕೂಲ್, ಅನಂತರನಗುಡಿ ಸರ್ಕಾರಿ ಪ್ರೌಢಶಾಲೆ, 15ನೇ ವಾರ್ಡ್‌ನ ನೆಹರೂ ಕಾಲೋನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಹಂಪಿ ಟೈಮ್ಸ್ ಮಾರ್ಗದರ್ಶಿ ಪತ್ರಿಕೆಗಳನ್ನು ಓದಿ ಸಂತಸಪಟ್ಟರು. ಈ ಭಾರಿ ಫಲಿತಾಂಶ ನಮ್ಮದೆ ಎನ್ನವು ಸಂಕಲ್ಪ ಮಾಡಿದರು. ಆಯಾ ಶಾಲಾ ಮುಖ್ಯಗುರುಗಳು, ಶಿಕ್ಷಕರು ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಹಂಪಿ ಟೈಮ್ಸ್ ಪತ್ರಿಕೆ ಸಂಪಾದಕ ಬಸವರಾಜ ಬಸವರಾಜ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಭವನೀಯ ಪ್ರಶ್ನೆಗಳನ್ನು ಪತ್ರಿಕೆಯಲ್ಲಿ ದಿನಕ್ಕೊಂದು ವಿಷಯದಂತೆ ಪ್ರಕಟಿಸಲಾಗುತ್ತದೆ. ವಿಜಯನಗರ ಜಿಲ್ಲೆಯ ತಜ್ಞ ವಿಷಯ ಶಿಕ್ಷಕರು ಪ್ರಶೋತ್ತರಗಳನ್ನು ಸಿದ್ಧಪಡಿಸುತ್ತಾರೆ. ಮಕ್ಕಳು ಪತ್ರಿಕೆಯಲ್ಲಿ ಪ್ರಕಟವಾಗಿದ್ದನ್ನು ನಿತ್ಯ ನೋಟ್ಸ್ ಬರೆದಿಟ್ಟುಕೊಂಡು ಅಭ್ಯಾಸ ಮಾಡಿದರೆ ನಿರೀಕ್ಷಿತ ಗುರಿ ಸಾಧಿಸಲು ಸಾಧ್ಯ. ಪ್ರತಿ ತಿಂಗಳು ಪ್ರಶ್ನೆ ಪತ್ರಿಕೆಯನ್ನು ನೀಡಲಾಗುತ್ತದೆ. ಆಯಾ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಗಳನ್ನು ಬರೆದು, ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳಬಹುದು. ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಲು ಆರಂಭದಿಂದಲೂ ಶ್ರಮಿಸಬೇಕು ಎಂದರು.



ಹೃತ್ಪೂರ್ವಕ ಧನ್ಯವಾದಗಳು

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ವಿಜಯನಗರ ಜಿಲ್ಲಾಧ್ಯಕ್ಷನನ್ನಾಗಿ ನಾನು ಅವಿರೋಧವಾಗಿ ಆಯ್ಕೆಯಾಗಲು ಆಶೀರ್ವದಿಸಿದ ಶ್ರೀ ಕೊಟ್ಟೂರು ಸಂಸ್ಥಾನ ಮಠದ ಜಗದ್ಗುರುಗಳಾದ ಶ್ರೀ ಬಸವಲಿಂಗ ಮಹಾಸ್ವಾಮಿಗಳಿಗೆ ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿ, ಬೆಂಬಲಿಸಿದ ವೀರಶೈವ ಲಿಂಗಾಯತ ಸಮಾಜದ ಗುರು ಹಿರಿಯರಿಗೆ ಮತ್ತು ಹಿಕ್ಕೆಪಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ತಮ್ಮೆಲ್ಲರ ಪ್ರೀತಿ, ವಿಶ್ವಾಸ, ನಂಬಿಕೆ ನನ್ನ ಮೇಲೆ ಸದಾ ಇರಲಿ. ನಾನು ತಮ್ಮೆಲ್ಲರಿಗೆ ಚಿರಋಣಿ

ಬಿ.ಸಂಗನ ಬಸಪ್ಪ (ಬುಕ್ಕಸಾಗರ ಸಂಗಪ್ಪ)
ಜಿಲ್ಲಾಧ್ಯಕ್ಷರು,
ಅಖಿಲ ಭಾರತ ವೀರಶೈವ ಮಹಾಸಭಾ, ವಿಜಯನಗರ.

SSLC ಕೆ ಬಾರಿ ಫಲಿತಾಂಶ ನಮ್ಮದೆ ಹೈಸ್ಕೂಲರ್‌ಗೆ ಈಗಿಂದಲೇ ಅಭ್ಯಾಸ ಮಾಡಿ

Hampi Times Margadarshi

ಗಣಿತ ವಾಸ್ತವ ಸಂಖ್ಯೆಗಳು

ಅಂಕಗಣಿತದ ಮೂಲ ಪ್ರಮೇಯ

ಪ್ರತಿಯೊಂದು ಸಂಖ್ಯೆ ಸಂಖ್ಯೆಯನ್ನು ಅವಿಭಾಜ್ಯ ಗಳ ಗುಣಲಬ್ಧವಾಗಿ ವ್ಯಕ್ತಪಡಿಸಬಹುದು (ಅಪವರ್ತಿಸಬಹುದು) ಮತ್ತು ಈ ಅಪವರ್ತಿಸುವಿಕೆಯು, ಅವಿಭಾಜ್ಯ ಅಪವರ್ತನಗಳು ಘಟಿಸುವ ಕ್ರಮವನ್ನು ಹೊರತುಪಡಿಸಿ ಅನನ್ಯವಾಗಿರುತ್ತವೆ.

140 ನ್ನು ಅದರ ಅವಿಭಾಜ್ಯ ಅಪವರ್ತನಗಳ ಗುಣಲಬ್ಧವಾಗಿ ಬರೆಯಿರಿ

140 = 2 x 2 x 5 x 7 x 1

2	140
2	70
5	35
7	7
	1

ಇದೇ ರೀತಿ ಈ ಕೆಳಗಿನ ಸಂಖ್ಯೆಗಳನ್ನು ಅದರ ಅವಿಭಾಜ್ಯ ಅಪವರ್ತನಗಳ ಗುಣಲಬ್ಧವಾಗಿ ಬರೆಯಿರಿ

96. (ಜೂನ್ 2019)
- 70 (ಜೂನ್ 2024)
- 3825
- 7429

ಅವಿಭಾಜ್ಯ ಅಪವರ್ತನಗಳ ವಿಧಾನದಿಂದ ಲ.ಸಾ.ಅ. ಮತ್ತು ಮ.ಸಾ.ಅ. ಕಂಡುಹಿಡಿಯುವುದು.

12 ಮತ್ತು 30 ರ ಲ.ಸಾ.ಅ. ಮತ್ತು ಮ.ಸಾ.ಅ.ವನ್ನು ಅವಿಭಾಜ್ಯ ಅಪವರ್ತನಗಳ ವಿಧಾನದಿಂದ ಕಂಡುಹಿಡಿಯಿರಿ.

12 = 2 x 2 x 3
30 = 2 x 3 x 5
ಮ.ಸಾ.ಅ (12, 30) = 2 x 3 = 6 ಎರಡು ಸಂಖ್ಯೆಗಳ ಸಾಮಾನ್ಯ ಅಪವರ್ತನಗಳ ಗುಣಲಬ್ಧ ಲ.ಸಾ.ಅ (12, 30) = 2 x 2 x 3 x 5 = 60 ಸಾಮಾನ್ಯ x ಸಾಮಾನ್ಯವಲ್ಲದ ಅಪವರ್ತನಗಳ ಗುಣಲಬ್ಧ.

ಅದೇ ರೀತಿ ಈ ಕೆಳಗಿನ ಸಂಖ್ಯೆಗಳ ಲ.ಸಾ.ಅ. ಮತ್ತು ಮ.ಸಾ.ಅ.ವನ್ನು ಅವಿಭಾಜ್ಯ ಅಪವರ್ತನಗಳ ವಿಧಾನದಿಂದ ಕಂಡುಹಿಡಿಯಿರಿ.

- 1) 12, 15 ಮತ್ತು 21
- 2) 6, 72 ಮತ್ತು 120

ಲ.ಸಾ.ಅ. ಮತ್ತು ಮ.ಸಾ.ಅ. ಕೈ ಇರುವ ಸಂಬಂಧ

ಮ.ಸಾ.ಅ (a, b) x ಲ.ಸಾ.ಅ (a, b) = a x b

72 ಮತ್ತು 120 ರ ಮ.ಸಾ.ಅ 24 ಆದರೆ ಅವುಗಳ ಲ.ಸಾ.ಅ ಎಷ್ಟು? (ಸೆಪ್ಟೆಂಬರ್ 2019)

ಮ.ಸಾ.ಅ (72, 120) x ಲ.ಸಾ.ಅ(72, 120) = 72 x 120

24 x ಲ.ಸಾ.ಅ = 72 x 120

ಲ.ಸಾ.ಅ = $\frac{72 \times 120}{24}$

ಲ.ಸಾ.ಅ = 3 x 120

ಲ.ಸಾ.ಅ = 360

ಇದೇ ರೀತಿ

- 1) 15 ಮತ್ತು 20 ಈ ಸಂಖ್ಯೆಗಳ ಲ.ಸಾ.ಅ ಮತ್ತು ಮ.ಸಾ.ಅ.ಗಳ ಗುಣಲಬ್ಧವೆಷ್ಟು? (ಏಪ್ರಿಲ್ 2024)
- 2) 3 ಮತ್ತು 5 ರ ಮಹತ್ತಮ ಸಾಮಾನ್ಯ ಅಪವರ್ತನ ಎಷ್ಟು? (ಮಾರ್ಚ್ 2023)
- 3) ಅತೀ ಚಿಕ್ಕ ಅವಿಭಾಜ್ಯ ಸಂಖ್ಯೆ ಹಾಗೂ ಅತೀ ಚಿಕ್ಕ ಸಂಖ್ಯುಕ್ತ ಸಂಖ್ಯೆಗಳ ಮ.ಸಾ.ಅ. ಕಂಡುಹಿಡಿಯಿರಿ. (ಸೆಪ್ಟೆಂಬರ್ 2020)
- 4) ಯಾವುದೇ ಎರಡು ಅವಿಭಾಜ್ಯ ಸಂಖ್ಯೆಗಳ ಮ.ಸಾ.ಅ. ಎಷ್ಟು? (ಜೂನ್ 2023)
- 5) ಎರಡು ಸಂಖ್ಯೆಗಳ ಮ.ಸಾ.ಅ. ಮತ್ತು ಲ.ಸಾ.ಅ. ಕ್ರಮವಾಗಿ 4 ಮತ್ತು 60 ಆಗಿದೆ. ಒಂದು ಸಂಖ್ಯೆ 12 ಆದರೆ ಇನ್ನೊಂದು ಸಂಖ್ಯೆಯನ್ನು ಕಂಡುಹಿಡಿಯಿರಿ. (ಜೂನ್ 2024)

(ಮುಂದುವರೆಯುವುದು)

ಮಾರ್ಗದರ್ಶಿ ಶಿಕ್ಷಕರು : ಎಂ.ಎಸ್.ಮಂಜುನಾಥ, ಗಣಿತ ಶಿಕ್ಷಕರು, ಚಿಲಗೋಡು, ಹಗರಿಬೊಮ್ಮನಹಳ್ಳಿ ತಾ, ವಿಜಯನಗರ (ಜಿ)

ಸಾಯಿಮಣಿ ಪ್ರಕಾಶನ, ಹೊಸಪೇಟೆ

ವಿಜ್ಞಾನ

ಹಾವುಗಳು ಏಕೆ ನಾಲಿಗೆಯನ್ನು ಹೊರಹಾಕುತ್ತವೆ?

ಆರ್.ಬಿ.ಗುರುಬಸವರಾಜ
ಸುಪ್ರಿತ ಮನೆಯ ಪಕ್ಕದ ಕೈತೋಟದಲ್ಲಿ ಹೂವು ಬಿಡಿಸುತ್ತಿದ್ದಳು. ಬೇಲಿಯ ಬಳಿ ಒಬ್ಬ ಒಬ್ಬ ಶಬ್ದ ಬರುವುದನ್ನು ಕಂಡು ಅತ್ತ ದೃಷ್ಟಿ ಹರಿಸಿದಳು. ಅಚ್ಚರಿ ಮತ್ತು ಗಾಬರಿ ಉಂಟಾಗಿ 'ಅಮ್ಮಾ ಹಾವು!' ಎಂದು ಜೋರಾಗಿ ಕೂಗಿದಳು.



ಹಾವುಗಳು ನಾಲಿಗೆಯನ್ನು ಹೊರಹಾಕುತ್ತವೆ? ಎಂದು ಪ್ರಶ್ನಿಸಿದಳು. ಅದಕ್ಕೆ ತಾತನ ಕಿರುಮಿವರಣೆ ಹೀಗಿತ್ತು. ಬೇಟೆ, ಪರಭಕ್ಷಕ ಅಥವಾ ಸಂಭಾವ್ಯ ಸಂಗಾತಿಗಳು ಇರುವಿಕೆಯ ಸ್ಥಿತಿಗತಿಯನ್ನು ಹಾಗೂ ತಮ್ಮ ಸುತ್ತಮುತ್ತಲಿನ ಮಾಹಿತಿಯನ್ನು ತಿಳಿಯಲು ಹಾವುಗಳು ತಮ್ಮ ನಾಲಿಗೆಯನ್ನು ಬಳಸುತ್ತವೆ.

ಹಾವಿನ ನಾಲಿಗೆಯು 'ಜೇಕಬ್ಬನ್' ಎಂದು ಕರೆಯಲ್ಪಡುವ ಸಂವೇದನಾ ಗ್ರಾಹಕಗಳೊಂದಿಗೆ ಜೋಡಿಸಲ್ಪಟ್ಟಿದೆ. ಇದು ಗಾಳಿಯಲ್ಲಿ ರಾಸಾಯನಿಕಗಳು ಹಾಗೂ ಇನ್ನಿತರೇ ಮಾಹಿತಿಗಳನ್ನು ಪತ್ತೆ ಮಾಡುತ್ತದೆ. ಹಾವುಗಳು ನಾಲಿಗೆಯನ್ನು ಹೊರಹಾಕುವ ಮೂಲಕ ಗಾಳಿಯಲ್ಲಿರುವ ಮಾಹಿತಿಯನ್ನು ತಿಳಿದುಕೊಂಡು ತಮ್ಮ ಬಾಯಿಯ ಮೇಲ್ಭಾಗದಲ್ಲಿರುವ ವಿಶೇಷ ಸಂವೇದನಾ ಅಂಗವಾದ 'ವೋಮೆರೋನಾಸಲ್'ಗೆ ಕಳಿಸುತ್ತವೆ.

ನಂತರ ವೋಮೆರೋನಾಸಲ್ ಅಂಥ ವಾಸನೆಯ ಮಾಹಿತಿಯನ್ನು ಅರ್ಥೈಸುತ್ತದೆ ಮತ್ತು ಸುತ್ತಲ ಪರಿಸರದ ಬಗ್ಗೆ ಅಮೂಲ್ಯವಾದ ಮಾಹಿತಿಯನ್ನು ಹಾವಿಗೆ ಒದಗಿಸುತ್ತದೆ. ವಾಸನೆಯ ಮೂಲಕ ಮಾಹಿತಿಯನ್ನು ಸಂಗ್ರಹಿಸುವ ಈ ಸಾಮರ್ಥ್ಯವು ಹಾವಿನ ಉಳಿವಿಗಾಗಿ ನಿರ್ಣಾಯಕವಾಗಿದೆ.

ಹಾವಿನ ನಾಲಿಗೆ ಶಾಖ ಮತ್ತು ಶೀತವನ್ನು ಪತ್ತೆ ಮಾಡುವ ಸಾಮರ್ಥ್ಯವೂ ಇದೆ. ನಾಲಿಗೆಯನ್ನು ಹೊರಹಾಕುವ ಮೂಲಕ ವಾತಾವರಣದಲ್ಲಿನ ತಾಪಮಾನ ಮಾಹಿತಿ ಪಡೆದು ಓಡಾಡುವುದನ್ನು ನಿರ್ಧರಿಸುತ್ತವೆ. ಹಾಗಾಗಿ ಹಾವುಗಳು ದೇಹದ ಉಷ್ಣತೆಯನ್ನು ನಿಯಂತ್ರಿಸಲು, ಬೇಟೆಯನ್ನು ಪತ್ತೆಹಚ್ಚಲು, ಪರಭಕ್ಷಕಗಳಿಂದ ತಪ್ಪಿಸಿಕೊಳ್ಳಲು ಮತ್ತು ಸಂಭಾವ್ಯ ಸಂಗಾತಿಗಳನ್ನು ಹುಡುಕಲು ಸಹಾಯ ಮಾಡುತ್ತದೆ.

ಮಕ್ಕಳು ಅರಸರಾಗಬೇಕೆ?

ಓದಲು ಸಮಯವಿಲ್ಲವೆಂದು ಪತ್ತಿಕೆಯನ್ನು ಕೈ ಬಿಡಬಾರದು, ಕನ್ನಡ ಪತ್ತಿಕೆಯೊಂದು ಕೈಯಲ್ಲಿದ್ದರೆ, ಹಿರಿಯರನ್ನು ಅನುಸರಿಸುವ ಮಕ್ಕಳು ಮೊಟ್ಟೆ ಬಿಟ್ಟು ಅಕ್ಷರ ದಾಸರಾಗುತ್ತಾರೆ. ಅಕ್ಷರ ದಾಸರಾದರೆ ಅರಸರು ಆಗಬಲ್ಲರಲ್ಲವೇ ?

ನೀವೂ ಬರೆಯಬಹುದು

ಹಂಪಿ ಟೈಮ್ಸ್ ಪತ್ರಿಕೆ ಆರಂಭಿಸಿದ್ದು ನಾವಾದರೂ, ಕೈಹಿಡಿದು ನಡೆಸುವವರು ನೀವು. ನಮ್ಮ ಇಚ್ಛೆಯೂ ಒಳಗೊಂಡಂತೆ ನಿಮ್ಮ ಆಶಯಗಳಿಗೆ ತಕ್ಕಂತೆ ಪತ್ತಿಕೆಯನ್ನು ರೂಪಿಸುವ ಹೊಣೆಗಾರಿಕೆ, ಜವಾಬ್ದಾರಿಯೂ ನಮ್ಮದಾಗಿದೆ. ಇಲ್ಲಿ ಕೇವಲ ನಮ್ಮ ಬರವಣಿಗೆ ಅಷ್ಟೇ ಅಲ್ಲದೇ, ಬರಹಗಾರರಾಗಿದ್ದರೆ ನೀವೂ ಕೂಡ ನಿಮ್ಮ ಬರಹವನ್ನೇ ಓದಬಹುದು. ಈ ನಿಟ್ಟಿನಲ್ಲಿ ನಿಮ್ಮಿಂದ ಕತೆ, ಕವನ, ವಿವಿಧ ಪ್ರಕಾರದ ಸಾಹಿತ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಪರ ಚಿಂತನೆ ಒಳಗೊಂಡ ಲೇಖನಗಳನ್ನು ನಾವು ನಿರೀಕ್ಷಿಸುತ್ತಿದ್ದೇವೆ. ಜೊತೆಗೆ ಬಹುಮುಖ್ಯವಾಗಿ ಈ ನೆಲದ ಜನರ ಧ್ವನಿಯಾಗುವ ಹಂಬಲದಿಂದ ಸಾರ್ವಜನಿಕ ಕುಂದು ಕೊರತೆಗಳನ್ನು ಹೇಳಿಕೊಳ್ಳಬಹುದು. ಓದುಗ ಪ್ರಭುಗಳಾದ ನೀವು ಪತ್ತಿಕೆಯ ಭಾಗವೂ ಹೌದು. ಹೀಗಾಗಿ ನಿಮ್ಮ ಪ್ರತಿಕ್ರಿಯೆಯೂ ನಮಗೆ ಅತ್ಯಮೂಲ್ಯ. ಕಥೆ, ಕವನ, ಸಾಹಿತ್ಯ ತಂತ್ರಜ್ಞಾನ, ಆರೋಗ್ಯ, ತಿಕ್ಕಣ, ಕ್ರೀಡೆ, ಕೃಷಿ, ಅಪರೂಪದ ವ್ಯಕ್ತಿಗಳು, ಅಂಕಣ, ಮಹಿಳೆ ಮತ್ತು ಮಕ್ಕಳು ಸೇರಿದಂತೆ ವಿವಿಧ ಕ್ಷೇತ್ರಗಳ ಕುರಿತಾದ ನಿಮ್ಮ ಬರಹಗಳನ್ನೆಲ್ಲ ಸ್ವೀಕರಿಸುತ್ತೇವೆ ಆದರೆ, ಕಳುಹಿಸಿದ ಬರಹಗಳಲ್ಲಿ ಸಮಂಜಸ ಎನಿಸುವುದಷ್ಟೇ ಪ್ರಕಟಿಸುತ್ತೇವೆ. ನಮ್ಮ ನಂಬುಗೆಯ ಸಮಾಜಕ್ಕಾಗಿ ಒಳಿತನ್ನೇ ಬಯಸುತ್ತೇವೆ, ಬರೆಯುತ್ತಾ ಎಲ್ಲರೂ ಒಳಗೊಳ್ಳೋಣ. ಬೆಳಕಿನ ಹಾದಿ: ರಾಮಾಯಣ, ಮಹಾಭಾರತ, ಸಾಧು ಸಂತರು, ವಿಜ್ಞಾನ, ಹೀಗೆ ಪ್ರಾಣಿ ಪ್ರಪಂಚದ ಜೀವನದಲ್ಲಿ ನಡೆದ ಘಟನೆಗಳು ಅಥವಾ ನೈತಿಕ ಕಥೆಗಳನ್ನು ಬರೆದು, ಕೊನೆಗೆ ಅಂತಹ ಕಥೆಯಿಂದ ನಮಗೆ ತಿಳಿಯುವ ಮೌಲ್ಯದ ಬಗ್ಗೆ 250 ಪದಗಳ ಮಿತಿಯಲ್ಲಿ ಬೆಳಕಿನ ಹಾದಿ ವಿಭಾಗಕ್ಕೆ ಬರೆದು ಕಳುಹಿಸಿ. ಸೂಕ್ತವಿದ್ದಲ್ಲಿ ಪ್ರಕಟಿಸುತ್ತೇವೆ. ಹೊಸ ಬರಹಗಾರರಿಗೆ ಅವಕಾಶ ಸಿಧ್ಧವಾಗಿದೆ. ಸಂಪಾದಕರು: ಹಂಪಿ ಟೈಮ್ಸ್, ಶ್ರೀ ಹಿಂಕಾರೇಶ್ವರ ದೇವಸ್ಥಾನದ ಪಕ್ಕದಲ್ಲಿ, ವಾಲ್ಮೀಕಿ ವೃತ್ತದ ಹತ್ತಿರ, ಹೊಸಬೆಟೆ, ವಿಜಯನಗರ ಜಿಲ್ಲೆ. ಇ-ಮೇಲ್: hampitimes@gmail.com M: 94486 33038

ಓದುಗರ ಗಮನಕ್ಕೆ

ಪತ್ತಿಕೆಯಲ್ಲಿ ಪ್ರಕಟವಾಗುವ ಚಾಹಿರಾತುಗಳು ವಿಶ್ವಾಸಾರ್ಹವೇ ಆದರೂ ಅವುಗಳಲ್ಲಿನ ಮಾಹಿತಿ, ವಸ್ತುಲೇಖನ, ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಅಸತ್ಯ ಸಾರ್ವಜನಿಕರು ಚಾಹಿರಾತುದಾರ ರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ತಿಕೆ ಜವಾಬ್ದಾರಿಯಾಗುವುದಿಲ್ಲ. - ಚಾಹಿರಾತು ವ್ಯವಸ್ಥಾಪಕರು.

ಸಂತಿಯ ಮೋಹ... ಜೀವಕ್ಕೆ ಅಪಾಯ

ರೋ ಒಬ್ಬ ಹೆಣ್ಣು ಮಗಳು ರೈಲು ಹಳೆಯ ಬಳಿ ನಿಂತು ಸೆಲ್ಫಿ ತೆಗೆದುಕೊಳ್ಳಲು ಹೋದಾಗ ರೈಲಿನ ಒಂದು ತೆರದ ಭಾಗ ಆಕೆಗೆ ಬಡಿದು ಆಕೆ ಕ್ಷಣಮಾತ್ರದಲ್ಲಿ ರೈಲಿನ ಗಾಲಿಗಳಡಿಯಲ್ಲಿ ಸಿಲುಕಿ ಸತ್ತುಹೋದಳು. ಆಕೆಯ ಹತ್ತಿರದ ಸ್ನೇಹಿತೆ ಜೋರಾಗಿ ಕಿರುಚಿ ಅಳುತ್ತಿದ್ದರೆ, ವಿಡಿಯೋ ರೆಕಾರ್ಡಿಂಗ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಲು ಬಂದಿದ್ದ ಸ್ನೇಹಿತರ ಗುಂಪು ಆಕೆಯನ್ನು ರಕ್ಷಿಸಲು ಸಾಧ್ಯವಾಗದೆ ಅಸಹಾಯಕರಾಗಿ ನಿಂತು ನೋಡುತ್ತಿದ್ದರು.

ಮತ್ತೊಂದು ಘಟನೆಯಲ್ಲಿ ತನ್ನ ಸ್ನೇಹಿತರೊಂದಿಗೆ ಟ್ರೆಕ್ಕಿಂಗ್ ಹೋಗಿದ್ದ ಮಿಲಿಟರಿ ಯೋಧನೊಬ್ಬ ತನ್ನ ವಿಡಿಯೋ ಮಾಡಲು ಹೇಳಿ ಮಡುವಿನಲ್ಲಿ ಹಾರಿದನು. ಆದರೆ ನೀರಿನ ಆಳ, ಆಗಲ ಮತ್ತು ರಭಸದ ಅರಿವಿಲ್ಲದ ಪ್ರವಾಹದೊಂದಿಗೆ ತಳ್ಳಲ್ಪಟ್ಟಾಗ ಬಂಡೆಗಲ್ಲೊಂದನ್ನು ಹಿಡಿಯಲು ಪ್ರಯತ್ನಿಸಿದರೂ ಸಾಧ್ಯವಾಗದೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಜಲ ಸಮಾಧಿಯಾದನು. ಪೊಲೀಸ್ ಇಲಾಖೆಯ ಸತತ ಪ್ರಯತ್ನದಿಂದ ಎರಡು ದಿನಗಳ ನಂತರ ಆತನ ಹೇಣ ದೊರೆಯಿತು.

ಮತ್ತೊಬ್ಬರು ಕಡಿದಾದ ಬೆಟ್ಟದ ತುತ್ತ ತುದಿಯಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳಲು ಹೋಗಿ ಜಾರಿ ಬಿದ್ದು ಪ್ರಾಣವನ್ನೇ ತೆತ್ತ ಘಟನೆ ಇತ್ತೀಚೆಗೆ ನಡೆಯಿತು.

ಮತ್ತೊಬ್ಬ ಹೆಣ್ಣು ಮಗಳು ತನ್ನ ಮುಖದ ನರಗಳಲ್ಲಿ ಒಂದು ರೀತಿಯ ಅಸಹಜತೆಯನ್ನು ಅನುಭವಿಸಿ ವೈದ್ಯರಲ್ಲಿ ಈ ಕುರಿತು ಚಿಕಿತ್ಸೆ ಪಡೆಯಲು ಹೋದಾಗ ಆಕೆಯ ಅರಿವಿಗೆ ಬಂದದ್ದು ಆಕೆಯ ಅತಿಯಾದ ಸೆಲ್ಫಿ ಹುಚ್ಚು ಆಕೆಯ ಮುಖದ ಸ್ನಾಯುಗಳನ್ನು ಸಂಕುಚಿತಗೊಳಿಸಿರುವುದು.

ತಾನು ತೆಗೆದುಕೊಂಡ ಸೆಲ್ಫಿಗೆ ತಾನು ಬಯಸಿದಷ್ಟು ಲೈಕ್ ಗಳು ಬರಲಿಲ್ಲ ಎಂದು ಬಹು ಮಹಡಿ ಕಟ್ಟಿದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ ಹೀಗೆ ಸೆಲ್ಫಿಯ ಕುರಿತು ಮಾತನಾಡಿದರೆ ಸಾಲು ಸಾಲು ದುರ್ಘಟನೆಗಳು ಕಾಣಿಸುತ್ತವೆ, ಕೇಳ ಬರುತ್ತವೆ.

ಹಾಗೆಂದು ಸೆಲ್ಫಿ ತೆಗೆದುಕೊಳ್ಳುವುದು ತಪ್ಪು ಎಂದರ್ಥವಲ್ಲ, ಬದುಕಿನ ಸವಿಗಳಿಯಲ್ಲಿ ಜೊತೆಗಿದ್ದವರೊಂದಿಗೆ ತೆಗೆದುಕೊಳ್ಳುವ ಸೆಲ್ಫಿಗಳು, ಛಾಯಾ ಚಿತ್ರಗಳು ಮುಂದಿನ ಬದುಕಿನಲ್ಲಿ ಸವಿ ನೆನಪಿನ ಬುತ್ತಿಯನ್ನು ಕಟ್ಟಿಕೊಡುತ್ತವೆ. ಆದರೆ ಅಪಾಯವನ್ನು ಆಹ್ವಾನಿಸುವ ಸೆಲ್ಫಿಗಳಿಗೆ ನನ್ನ ವಿರೋಧವಿದೆ.

ಹಾಗಾದರೆ ಚಾಹಿರಾತುಗಳಲ್ಲಿ, ಅಪಾಯವನ್ನು ಎದುರಿಸುವ ರೀತಿಯಲ್ಲಿ ಫೋಟೋಗಳು, ವಿಡಿಯೋ ಚಿತ್ರೀಕರಣಗಳು ನಡೆಯುತ್ತವೆ ಎಂದು ನೀವೆನ್ನಬಹುದು.... ಆದರೆ ಅಲ್ಲಿ ಜೀವ ರಕ್ಷಕ ಸಾಧನಗಳ ದಂಡೇ ಇರುತ್ತದೆ. ಯಾವುದೇ ರೀತಿಯ ಅಪಾಯವಾಗದಂತೆ ಚಿತ್ರೀಕರಣ ಮಾಡುವ ಅವರು ಇದಕ್ಕಾಗಿ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸುತ್ತಾರೆ. ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪತ್ರವನ್ನು ಪಡೆದಿರುತ್ತಾರೆ. ಇಂತಹ ಚಿತ್ರೀಕರಣಗಳಲ್ಲಿ ಭಾಗವಹಿಸುವ ನಟರು ಕೂಡ ಜೀವರಕ್ಷಾ ಸಾಧನಗಳ ಬೆಂಬಲ ಹೊಂದಿರುತ್ತಾರೆ.

ಅಲ್ಲಿಯೂ ಕೂಡ ಎಷ್ಟೋ ಬಾರಿ ನಿರ್ಲಕ್ಷ್ಯದಿಂದ ಶಾಶ್ವತ ಅಂಗ ವಿಕಲತೆಯನ್ನು ಹೊಂದಿ ದವರು, ಜೀವ ಹಾನಿಗೊಳಪಟ್ಟವರು ಇದ್ದಾರೆ. ಆಗಲ ಜನರ ಆಕ್ರೋಶ ಮುಗಿಲು ಮುಟ್ಟುತ್ತದೆ... ದಿನಗಳೆದಂತೆ ಘಟನೆಯ ಕಾವು ಆರಿ ಎಲ್ಲರೂ ಆ ದುರ್ಘಟನೆಯ ವಿಷಯವನ್ನು ಮರೆತುಬಿಡುತ್ತಾರೆ. ಆದಾಗಿಯೂ ಕೈ ಕಾಲು ಮುರಿದುಕೊಂಡರೆ, ಜೀವ ಕಳೆದುಕೊಂಡರೆ ಸಂಬಂಧಪಟ್ಟ ಸಂಸ್ಥೆಯವರು ಸಾಕಷ್ಟು ಎಡತಾಕಿದ



ವೀಣಾ ಹೇಮಂತಗೌಡ ಪಾಟೀಲ್ ಲೇಖಕಿ, ಮುಂಡಗಿ, ಗದಗ



ಮೇಲೆ ಒಂದಷ್ಟು ಪರಿಹಾರವನ್ನು ನೀಡಿ ಕೈ ತೊಡೆದುಕೊಳ್ಳುತ್ತಾರೆ.... ತೊಂದರೆ ಅನುಭವಿಸುವವರು ದುರ್ಘಟನೆಗೆ ಈಡಾದ ವ್ಯಕ್ತಿಯ ಕುಟುಂಬದವರು ಮಾತ್ರ, ಇದು ಪರದೆಯ ಹಿಂದಿನ ಸತ್ಯ. ನಮಗೆ ಅಂತಹ ಯಾವ ರಕ್ಷಣೆಗಳು ಇರುತ್ತವೆ ಹೇಳಿ ನೋಡೋಣ!

ಕೆಲ ಸ್ಥಳಗಳು ಸೆಲ್ಫಿ ತೆಗೆದುಕೊಳ್ಳಲು ಅಪಾಯ ಎಂಬ ಅರಿವಿದ್ದು ಕೂಡ ತಮ್ಮ ಜೀವವನ್ನು ಒತ್ತಿ ಇಟ್ಟು ಸೆಲ್ಫಿ ತೆಗೆದುಕೊಳ್ಳುವ, ನಂತರ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಯುವ ಜನರ ದಂಡೇ ಇದೆ.

ನಾನು ಪ್ರೀತಿಸುತ್ತೇನೆ ಎಂದಿಗೂ ಕೈಬಿಡುವುದಿಲ್ಲ ಎಂಬ ಭಾವದಲ್ಲಿ ನೀವು ನಿಮ್ಮ ಜೊತೆಗಾರರೊಂದಿಗೆ ಇಂದು ಹಾಕಿರುವ ಸೆಲ್ಫಿ ಮುಂದೂಡುವ ದಿನ ನಿಮ್ಮ ಬದುಕಿನ ದುಸ್ವಪ್ನವಾಗಿ ಕಾಡಬಹುದು. ಸೆಲ್ಫಿ ತೆಗೆದುಕೊಳ್ಳುವ ಹೋಗಿ ಬದುಕನ್ನು ಕಳೆದುಕೊಂಡವರ ಜೊತೆಗಿದ್ದವರು ಕೂಡ ಜೀವನಸಂಪೂರ್ಣ ಮಾನಸಿಕವಾಗಿ ನೋಯಬಹುದು.

ನೀವು ಹಾಕುವ ಸ್ವಂತಿಗೆ ಬರುವ ಲೈಕ್ ಗಳು ಕಮೆಂಟ್‌ಗಳು ನಿಮ್ಮ ಗುರಿಯತ್ತ ನಿಮ್ಮನ್ನು ತಲುಪಿಸಲಾರವು ಜೀವನದ ಯಶಸ್ಸನ್ನು ನಿರ್ಧರಿಸಲಾರವು. ನಿಮ್ಮ ಹೊಟ್ಟೆಗೆ ಆಹಾರ ಕೊಡಲಂತೂ ಸಾಧ್ಯವೇ ಇಲ್ಲ... ಅಂದಾಗ ಯಾಕೆ ಈ ರಿಸ್ಕ್? ಬೇರೆ ಯಾರೋ ನಿಮ್ಮ ಸಾಹಸವನ್ನು ಮೆಚ್ಚಿ ನಿಮ್ಮನ್ನು ಪ್ರಶಂಸಿಸಲು ಜೀವನವೇ ಒತ್ತಿ ಇಟ್ಟು ಸೆಲ್ಫಿ ತೆಗೆದುಕೊಳ್ಳುವ ಹುಚ್ಚೇಕೆ? ಈ ಸೆಲ್ಫಿಯಿಂದ ನಿಮ್ಮ ಪ್ರಾಣ ಹೋದರೆ ಅದನ್ನು ಮರಳಿ ತರಲು ಸಾಧ್ಯವೇ? ನಿಮ್ಮ ಪಾಲಕರ ಬದುಕಿನ ಆತಂಕರೇ ನೀವು. ಭರವಸೆ ನೀವು. ಆಕಸ್ಮಾತ್ ತೊಂದರೆಗೆ ಈಡಾಗಿ ನಿಮಗೆ ಏನಾದರೂ ಆದರೆ ನಿಮ್ಮ ಹೆತ್ತವರ ಗತಿ ಏನು? ಎಲ್ಲಕ್ಕಿಂತಲೂ ಮುಖ್ಯವಾಗಿ ಬದುಕು ಅಮೂಲ್ಯವಾದುದು. ಕ್ಷುಲ್ಲಕ ಕಾರಣಕ್ಕಾಗಿ ಅದನ್ನು ಕಳೆದುಕೊಳ್ಳುವುದು ಅಕ್ಷರಶಃ ತಪ್ಪು. ನಿಜವಾಗಿಯೂ ಬೇರೊಬ್ಬರು ನಿಮ್ಮನ್ನು ಗುರುತಿಸಬೇಕು, ನಿಮ್ಮ

ಕಾರ್ಯವನ್ನು ಹೊಗಳಬೇಕು, ಲೈಕುಗಳ ಮಹಾಪೂರ ನಿಮಗೆ ದೊರೆಯಲೇಬೇಕು ಎಂದಾದರೆ ಚೆನ್ನಾಗಿ ಓದಿ ಒಳ್ಳೆಯ ಅಂಕಗಳನ್ನು ತೆಗೆದು ಉದ್ಯೋಗ, ವ್ಯವಹಾರ, ಕೃಷಿ, ನಾಗರಿಕ ಸೇವೆ ಮುಂತಾದೆಡೆ ನಿಮ್ಮನ್ನು ನೀವು ತೊಡಗಿಸಿಕೊಳ್ಳುವ ಮೂಲಕ ಆದಾಯ ಮಾರ್ಗವನ್ನು ರೂಪಿಸಿಕೊಂಡು ನಿಮ್ಮನ್ನು ಹೆತ್ತವರ, ಒಡಹುಟ್ಟಿದವರ ಸುತ್ತಣ ಮಾಜಿದ ಕಣ್ಣಿನ ಸೆಲ್ಫಿಯಲ್ಲಿ ಮೆಚ್ಚುಗೆಯಿಂದ ಬಂಧಿಯಾಗಿ. ಬದುಕಿನ ದಾರಿಯಲ್ಲಿ ನಿಮಗಿಂತ ಕಡಿಮೆ ಮೂಲಭೂತ ಅವಶ್ಯಕತೆಗಳನ್ನು ಹೊಂದಿದ ಜನರಿಗೆ ಸಹಾಯಕವಾಗುವಂತಹ ಕೆಲಸಗಳಲ್ಲಿ ತೊಡಗಿಕೊಂಡು ಸಾಮಾಜಿಕ ಸೇವೆ ಮಾಡಿ. ಅನಾಥರ, ಅಂಗವಿಕಲರ, ಅಸಹಾಯಕ ಮತ್ತು ವೃದ್ಧರ ಬದುಕನ್ನು ನೇಪಥ್ಯಿಸಲು ಸಹಾಯ ಮಾಡಿ. ನೋಂದವರ ಕಣ್ಣೀರೊರಿಸಿ ನಗೆಯನ್ನು ಚಿಲ್ಲು ಸಹಾಯ ಮಾಡಿ. ಹಸಿದವರಿಗೆ ಒಂದು ತುತ್ತು ಅನ್ನ ಹಾಕಿ, ಸಾಧ್ಯವಾದರೆ ಅವರಿಗೊಂದು ಉದ್ಯೋಗ ಕಲ್ಪಿಸಿ ಸಹಾಯ ಮಾಡಿ.

ಎಲ್ಲಕ್ಕಿಂತಲೂ ಮುಖ್ಯವಾಗಿ ಪ್ರಸ್ತುತ ಸಮಾಜದಲ್ಲಿ ಹೆಚ್ಚು ಹೆಚ್ಚು ಮಾನವೀಯ ಪ್ರಜ್ಞೆಯ ಅವಶ್ಯಕತೆ ಇದ್ದು ಅಂತಹ ಪ್ರಜ್ಞೆಯನ್ನು ಬೆಳೆಸಿಕೊಳ್ಳಲು ಋದ್ಧ ಮುಂದಾಗಿ ಮತ್ತು ಇತರರನ್ನು ಪ್ರೋತ್ಸಾಹಿಸಿ. ಮೇಲ್ವಿಚಾರಣೆ ಎಲ್ಲ ಕಾರ್ಯಗಳನ್ನು ಮಾಡುವುದರಿಂದ ನಿಮಗೆ ಹೆತ್ತವರ ನೆರೆಹೊರೆಯ ಮತ್ತು ಸಮಾಜದ ಮೆಚ್ಚುಗೆ ದೊರೆಯುತ್ತದ್ದಲ್ಲದೇ ಬದುಕಿನಲ್ಲಿ ಮಹತ್ತರವಾದದ್ದನ್ನು ಸಾಧಿಸಿದ ಆತ್ಮ ತೃಪ್ತಿ ದೊರೆಯುತ್ತದೆ. ಆತ್ಮತೃಪ್ತಿಯ ಮಿಗಿಲಾದ ಸೆಲ್ಫಿ ಎಲ್ಲಿ ಹೇಳಿ? ಅಂತಿಮವಾಗಿ ಹೇಳುವುದಾದರೆ ನಿಮ್ಮ ಸ್ವಂತ ಬದುಕಿನ ಸೆಲ್ಫಿ ನಿಮ್ಮ ಕಣ್ಣು ಮತ್ತು ಮನಗಳಲ್ಲಿ ಅಚ್ಚಾಗಲಿ. ನಿಮ್ಮ ಕಳೆದ ದಿನಗಳಿಗಿಂತ ಮುಂದಿನ ದಿನಗಳನ್ನು ಉತ್ತಮವಾಗಿಸುವ ನಿಮ್ಮದೇ ಬದುಕಿನ ಸೆಲ್ಫಿಯಲ್ಲಿ ನಿಮ್ಮನ್ನು ನೀವು ಚಂದಗಾಣಿಸಿಕೊಂಡು ನೋಡಿ ಆನಂದಿಸಿ.

ಸ್ಟ್ರೀ ಅಂದರೆ ಅಷ್ಟೇ ಸಾಕೆ..!

ಯತ್ರ ನಾರ್ಯಸ್ತು ಪೂಜ್ಯಂತ ತತ್ರ ರಮಂತ ದೇವತಾಃ : ಎಲ್ಲಿ ಹೆಣ್ಣನ್ನು ಪೂಜಿಸುತ್ತಾರೋ ಮತ್ತು ಗೌರವಿಸುತ್ತಾರೋ ಅಲ್ಲಿ ದೇವತೆಗಳು ನೆಲೆಸುತ್ತಾರೆ. ಸ್ಟ್ರೀ ಎಂಬ ಪದವು ಸಂಸ್ಕೃತದಿಂದ ಬಂದಿದೆ. ಹೆಣ್ಣು, ನಾರಿ, ಚಾರಿತ್ರಿ, ಧರಿಸಿ, ಭೂಮಿ ಇನ್ನೂ ಹಲವು ನಾಮಗಳಲ್ಲಿ ಸ್ಟ್ರೀ ಕರಿಸಿಕೊಳ್ಳುತ್ತಾಳೆ. ಸ್ಟ್ರೀ ಸೃಷ್ಟಿಯ ಮೂಲ ನದಿಗಳ ಮೂಲ ದೇವತೆಗಳ ಸ್ವರೂಪ ಮತ್ತು ಸೃಷ್ಟಿಯ ಜಗಜನನಿ ಎಂದು ಸ್ತ್ರೀಗೆ ಹೋಲಿಕೆ ಮಾಡಲಾಗಿದೆ ಮತ್ತು ಋಷಿ ಮುನಿಗಳು ಕವಿಗಳ ಕವಿತೆ ಕವನ ಸಾಲುಗಳಲ್ಲಿ ಹೆಣ್ಣಿನ ವರ್ಣನಮಾಡಲಾಗಿದೆ.



ಸುತ್ತ ಜೀವಿಸುತ್ತಾಳೆ. ಅಮ್ಮನಾಗಿ, ಮಗಳಾಗಿ, ಅಕ್ಕನಾಗಿ, ತಂಗಿಯಾಗಿ, ಮತ್ತು ಸ್ನೇಹಿತೆಯಾಗಿ ಸಹ ಉದ್ಯೋಗಿಯಾಗಿ ಮನೆಯಲ್ಲಿ ಹಾಗೂ ಸುತ್ತ ಮುತ್ತ ಓಡಾಡಿಕೊಂಡು ಮನ-ಮನೆಗಳಲ್ಲಿ ದೀಪ ಮಡಿಸಿ, ಹಸಿವಿಗೆ ಅನ್ನ ಉಣಿಸಿ ಜೀವ ತುಂಬುತ್ತಾಳೆ. ಆದರೂ ಅವಳಿಗೆ ಅತ್ಯಾಚಾರಗಳಂತಹ ಶೋಷಣೆ, ದೌರ್ಜನ್ಯ ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲ್ಲದ ವರ್ಷದನ್ವಯ ಮಹಿಳೆಯರ ದೌರ್ಜನ್ಯ ಹೆಚ್ಚಾಗುತ್ತಿರುವುದು ವಿಷಾದನೀಯ ಸಂಗತಿ. ಹೆಣ್ಣಿನ ಸಬಲೀಕರಣವಾಗಬೇಕು, ಗೌರವ ಸಿಗಬೇಕು ಮತ್ತು ಅವಳ ಸ್ಥಾನ ಮಾನಗಳು ಸಿಗಬೇಕು. ಹೆಣ್ಣು ಅಡಿಗೆ

ಮನೆಗೆ ಅಷ್ಟೇ ಸೀಮಿತವಾಗಿಲ್ಲ ? ಅವಳು ಗಂಡಸಿನ ಸಮಾನವಾಗಿ ಸ್ವಾತಂತ್ರ್ಯಕ್ಕಾಗಿ ಹೋರಾಡುವ ಹಕ್ಕು ಸಿಗಬೇಕು. ಬರಿ ಹೆಸರಿಗಷ್ಟೇ ಹೆಣ್ಣಿನ ಸಬಲೀಕರಣವಾದರೆ ಸಾಲದು ಹೆಣ್ಣಿನ ಜೊತೆಗೆ ನಿರಂತರವಾಗಿ ಶೋಷಣೆ, ದೌರ್ಜನ್ಯ ಅತ್ಯಾಚಾರಗಳು ಕ್ಷೀಣಿಸಬೇಕು. ಕಾಮುಕ ಕಣ್ಣು ಗಳಿಂದ ನೋಡುವ ವಿಕೃತ ಗಂಡಸಿನ ಕುಲಕ್ಕೆ ಅರ್ಥವಾಗ ಬೇಕು ಹೆತ್ತ ತಾಯಿ ಹೆಣ್ಣು ಜೀವ ಕೊಟ್ಟು ಹಾಲು ಉಣಿಸಿದವಳು ಹೆಣ್ಣು ಅವಳಿಗೆ ಗೌರವದಿಂದ ಕಂಡರೆ ದೇವತೆಗಳ ಮನಸ್ಸನ್ನು ಪ್ರಸನ್ನಗೊಳಿಸಿದಂತೆ. ನಿತ್ಯ ನಿರಂತರ ಹೆಣ್ಣಿಗೆ ಅರ್ಥ ಮಾಡಿಕೊಳ್ಳುವವರು ಸ್ಥಾನಮಾನಗಳು, ಗೌರವ ಸಿಕ್ಕರೆ ಸಾಕು ಹೆಣ್ಣಿನ ಮನವು ಸಾರ್ಥಕವಾದಂತೆ.

ಹೆಣ್ಣೆಂದರೆ...? ಅವಳೆಂದೆಂದು ನೋವ ಬಿಟ್ಟಿಟ್ಟು ನಗುವ ಒಡವೆಯ ಧರಿಸಿ ಸುತ್ತ ಇರುವವರ ನಗಿಸುವಳು! ಅವಳನ್ನು ಗೌರವಿಸಿ ಅರ್ಥ ಮಾಡಿಕೊಳ್ಳುವ ಬಯಕೆ ಅಷ್ಟೇ ಬಯಸುವಳು ಬೇರೇನೂ ಬಯಸದವಳು ಹೆಣ್ಣು ಉಸಿರು ಕೊಟ್ಟು ಜೀವ ಕೊಡುವ ಅಮೃತಬಳ್ಳಿ ಹೆಣ್ಣು. ಹೆಣ್ಣನ್ನು ಗೌರವಿಸಿ ನಿಮ್ಮ ಮನೆ ಮಗಳಂತೆ ಅವಳ ರಕ್ಷಣೆಯ ಹೊಣೆ ಹೊತ್ತು ಕಾಪಾಡಿ ಎಂದಷ್ಟೇ ಬೇಡಿಕೊಳ್ಳುವಳು ಹೆಣ್ಣು. - ವಾಣಿ ಮೈಸೂರು

ಜು.11 ರಂದು ವಿಶ್ವ ಜನಸಂಖ್ಯಾ ದಿನಾಚರಣೆ

ಹಂಪಿ ಟೈಮ್ಸ್ ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ವಿಭಾಗ ಹಾಗೂ ಜಿಲ್ಲಾ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಜು.11 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆ ಆವರಣದ ದಿವನಬಿ ಸಭಾಂಗಣದಲ್ಲಿ 'ಅಭಿವೃದ್ಧಿ ಹೊಂದಿದ ಭಾರತದ ಹೊಸ ಗುರುತಿಗಾಗಿ ಕುಟುಂಬ ಯೋಜನೆ ಅಳವಡಿಕೆ ಪ್ರತಿ ದಂಪತಿಗಳ ಹೆಮ್ಮೆ' ಎಂಬ ಘೋಷವಾಕ್ಯದೊಂದಿಗೆ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಮುಕ್ತವಾಗಿ ನಡೆಯಿತು. ವಕ್ಲೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರೈಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಿದರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶಾಸಕ ಜಿ.ಎನ್.ಗಣೇಶ್, ಸಂಸದರಾದ ಈ.ತುಕಾರಾಂ, ಕಿ.ರಾಜಶೇಖರ ಬಸವರಾಜ ಹಿಟ್ಟಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಸಭಾತ್ಮಕ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಅಧ್ಯಕ್ಷ ಜಿ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಆರೋಗ್ಯ ಮತ್ತು >>4

ಕವಿ ಮನಸು

ನಮ್ಮ ಸಂಸಾರ



ನಮ್ಮ ಪುಟ್ಟ ಸಂಸಾರ
ಒಲವು ನಗುವಿನ ಸಾಗರ
ಹುಡುಗರಿಬ್ಬರ ಸಡಗರ
ತಿಂದಿರು ತಿನ್ನಲು ಆತುರ

ಆಟವ ಆಡಿ ಸುಸ್ವಾಗ್ನಿ
ಹುಡುಗರಿಗೆ ಬಹಳ ಹಸಿವಾಗಿ
ಅಮ್ಮನು ಕಲಿಸಿಹಳು ಚುರುಮುರಿಯಿ
ಚೊತೆ ಇಟ್ಟುಕೊ ಮೆಣಸಿನಕಾಯಿಯ

ತಿನ್ನುತ ಮಂಡಕ್ಕೆ ಚಮಚದಲಿ
ಅಮ್ಮನ ಕೈ ರುಚಿ ಹೊಗಳತಲಿ
ಅಪ್ಪನೂ ಚಹಾಗೆ ಜೊತೆಯಾಯಿತು
ಸಂಜೆಯ ತಿಂಡಿ ಮಜಾವಾಯಿತು

- ಚೇತನ ಭಾರ್ಗವ ಬೆಂಗಳೂರು

ನನ್ನ ಹುಟ್ಟು ಹಬ್ಬ



ಇಂದು ನನ್ನ ಹುಟ್ಟು ಹಬ್ಬ
ಮಿಷಿಯು ನನಗೆ ಗೆಳೆಯರೆ
ಹೊಸತು ಉಡುಪು ಧರಿಸಿಕೊಂಡೆ
ಅಮ್ಮ ತಂದ ಉಡುಗೊರೆ

ಹಳದಿ ಲಂಗ,ಹಸಿರು ರವಿಕೆ
ನನ್ನ ಹೊಸತು ಉಡುಪಿದು
ಕೊರಳಿನಲ್ಲಿ ಹಾಕಿಕೊಂಡೆ
ಅಪ್ಪನನ್ನ ಸರವಿದು

ಹಸಿರು ಬಣ್ಣ ರೇಷ್ಮೆ ಸೀರೆ
ಕೆಂಪು ಬಣ್ಣ ಕುಪ್ಪಸ
ಅಮ್ಮನುಡುಗೆ ನೋಡಿ ನನಗೆ
ಹಿಡಿಯದಷ್ಟು ಸಂತಸ

ಗುಡಿಯ ಕಡೆಗೆ ಹೋಗಿ ಬರುವ
ಎಂದು ಅಮ್ಮ ಕರೆದಳು
ಬುಟ್ಟಿಯಲ್ಲಿ ಹಣ್ಣುಕಾಯಿ
ಜೊತೆಗೆ ಹೂವು ಇಟ್ಟಳು

ಬೇಡಿಕೊಂಡ ದೇವರನ್ನು
ವಿದ್ಯೆ ಬುದ್ಧಿ ಕರುಣಿಸು
ಬಾಳಿನಲ್ಲಿ ಕಷ್ಟ ಕೊಡದೆ
ನಿತ್ಯ ನೀನು ರಕ್ಷಿಸು

ಪೂಜೆ ಮುಗಿದು ಮರಳಿ ನಡೆವ
ಅಮ್ಮ ನನಗೆ ನುಡಿದಳು
ಅಲ್ಲಿ ದೊರೆತ ಹೂವ ಮಾಲೆ
ನನ್ನ ತಿರದಲಿಟ್ಟಳು||

- ಪೆರ್ಮುಖ ಸುಬ್ರಹ್ಮಣ್ಯ ಭಟ್

ಹಂಪಿ ಟೈಮ್ಸ್
ವಿಜಯನಗರದ ಹೆಮ್ಮೆ
ಸ್ಥಳೀಯ ಸುದ್ದಿಗಳಿಗಾಗಿ ಭೇಟಿ ನೀಡಿ
www.hampitimes.com
epaper.hampitimes.com

ಹಂಪಿ ಟೈಮ್ಸ್
ವಿಜಯನಗರದ ಹೆಮ್ಮೆ
ವಿಜಯನಗರ ಜಿಲ್ಲೆಯ ಸಮಗ್ರ ಸುದ್ದಿ, ವಿಜ್ಞಾನ, ವಿಶೇಷ
ಲೇಖನಗಳನ್ನು ಓದಿರಿ. ಸುದ್ದಿ ಸಮವಯ ಈ ಕೆಳಗಿನ ಟಿ.ಎಂ.ಆರ್.
ಕೋಡ್ ಸ್ಕ್ಯಾನ್ ಮಾಡಿ, ವಾಟ್ಸಾಪ್ ಗ್ರೂಪ್‌ಗೆ ಜಾಯಿನ್
ಆಗಿ ಹಂಪಿ ಟೈಮ್ಸ್ ಇ-ಪೇಪರ್‌ಗೆ ಓದಿರಿ.

ಮಹಿಳೆ ಹಾಗೂ ಆರೋಗ್ಯ...

ಹೆಣ್ಣಂದರ ಸಂಸಾರದ ಕಣ್ಣು, ಹೆಣ್ಣನ್ನು ಪ್ರಕೃತಿ ಮಾತೆಗೆ, ಭೂತಾಯಿಗೆ ಹೋಲಿಸುವುದುಂಟು. ಅಮ್ಮನಾಗಿ, ಅಕ್ಕನಾಗಿ, ತಂಗಿಯಾಗಿ, ಹೆಂಡತಿಯಾಗಿ, ಗೆಳೆಯಿಯಾಗಿ, ಅಜ್ಜಿಯಾಗಿ ಹೀಗೆ ಹೆಣ್ಣಿನ ಪಾತ್ರ ಒಂದು. ಹೆಣ್ಣಿಲ್ಲದೇ ಪ್ರಪಂಚವಿಲ್ಲ. ಹೆಣ್ಣಿಲ್ಲದ ಮನೆಗೆ ಕಳೆಯೇ ಇಲ್ಲ. ಹೆಣ್ಣು ಮನೆಯ ಭಾಗ್ಯಲಕ್ಷ್ಮಿ. ಹೆಣ್ಣಂದರ ತವರು ಮನೆ ಹಾಗೂ ಗಂಡನ ಮನೆಯನ್ನು ಬೆಳಗುವ ದೀಪ ಆದರೆ ಹೆಣ್ಣಾದವಳು ಗಂಡ, ಮನೆ, ಮಕ್ಕಳು, ಸಂಸಾರ ಎಂದು ಸಂಸಾರಕ್ಕೆ ಕಣ್ಣಾಗಿರುವಳೇ ಹೊರತು ತನ್ನ ಆರೋಗ್ಯ, ಇಷ್ಟ ಕಷ್ಟ, ಹವ್ಯಾಸಗಳ ಕಡೆಗೆ ಕಣ್ಣು ಹಾಯಿಸುವುದು ಕಡಿಮೆ ಎಂದೇ ಹೇಳಬಹುದು.

ಇಂದು ಹೆಣ್ಣು ಎಲ್ಲಾ ಕ್ಷೇತ್ರಗಳಲ್ಲಿಯೂ ಗಂಡಿನ ಸರಿ ಸಮಾನಕ್ಕೆ ಬೆಳೆದಿದ್ದಾಳೆ ಎಂಬುದು ಹೆಮ್ಮೆಯ ಸಂಗತಿ. ಮನೆಯ ಜವಾಬ್ದಾರಿಗಳನ್ನು ನಿಭಾಯಿಸುವುದರ ಜೊತೆಗೆ ಹೊರಗಡೆ ಹೋಗಿ ದುಡಿಯುವಷ್ಟು ಶಕ್ತಿ ಹೆಣ್ಣು. ಗಂಡಿಗಾದರೂ ಭಾನುವಾರ ರಜೆ ಇರುತ್ತದೆ ಆದರೆ ಹೆಣ್ಣಿಗೆ ರಜೆಯೆಂಬುದೇ ಇಲ್ಲ. ಎಲ್ಲಾ ವಾರಗಳಲ್ಲಿಯೂ ಮನೆಯೊಳಗಡೆ, ಹೊರಗಡೆ ಎಂದು ಬಿಡುಮಿಲ್ಲದೆ ದುಡಿಯಬೇಕಾಗಿತ್ತದೆ ಹೆಣ್ಣು. ಹೆಣ್ಣಂದರ ಸಾಮಾನ್ಯತೆಗೆ ಆಕೆ ಬಹು ಪ್ರತಿಭಾವಂತೆ. ಮನೆಯ ಒಳಗೂ ಹೊರಗೂ ತನ್ನ ಪಾಲಿನ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಸಾಮರ್ಥ್ಯವಿರುವಾಕೆ. ನಾಲ್ಕು ಗೋಡೆಯೊಳಗೆ ನಿರ್ದಿಯಾಗದೇ ಅಂತರಿಕ್ಷಕ್ಕೂ ಏರಿ ಸಾಧನೆ ಮಾಡಿ ತೋರಿಸಿದಾಕೆ. ಹೀಗೆ ಹತ್ತು ಹಲವು ಸಾಧನೆ ಹೆಣ್ಣು ಮಕ್ಕಳು ನಮಗೆ ಕಾಣಿಸುತ್ತಾರೆ, ಅವರೆಲ್ಲರಿಗೂ ನನ್ನದೊಂದು ಸಲಾಂ.

ಹೆಣ್ಣು ದೈಹಿಕವಾಗಿ ಪುರುಷರಷ್ಟು ಸಾಮರ್ಥ್ಯವನ್ನು ಹೊಂದದೇ ಇದ್ದರೂ ಮಾನಸಿಕವಾಗಿ ಪುರುಷರಿಗಿಂತ ಬಲಿಷ್ಠಳು. ಮನೆಯ ಒಳಗೂ, ಹೊರಗೂ ಇರುವ ಬಹುರೂಪಿ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಸಾಮರ್ಥ್ಯವುಳ್ಳವಳು. ತವರು ಮನೆಯನ್ನು ತೊರೆದು, ಇನ್ನೊಂದು ಮನೆಯ ಹೊಸ್ತಿಲು ದಾಟಿ ಬಂದು, ಬದಲಾದ ಜೀವನಕ್ಕೆ ಬಲು ಬೇಗನೇ ಹೊಂದಿ ಕೊಳ್ಳುವಷ್ಟು ಸದೃಢಳು. ನವಮಾಸ ಒಂದು ಜೀವನವನ್ನು ಉದರದಲ್ಲಿಟ್ಟು ಪೋಷಿಸಿ, ಅತೀವವಾದ ಹೆರಿಗೆ ನೋವನ್ನು ಅನುಭವಿಸಿ, ಒಂದು ಜೀವಕ್ಕೆ ಜನ್ಮ ನೀಡಿದ ಸಾರ್ಥಕ ಭಾವ ಹೆಣ್ಣಿಗೆ ಮಾತ್ರ ಮೂಡಲು ಸಾಧ್ಯ. ಹೆಣ್ಣಿಗೆ ಮಾತ್ರ ದೇವರು ನೀಡಿದ ವರವಿದು.

ತನ್ನವರೆಂದು ಸಂಸಾರದ ಕಾಳಜಿ ಮಾಡುವ ಹೆಣ್ಣು ತನ್ನ ಆರೋಗ್ಯದ ಕಡೆಗೆ ಗಮನ ಹರಿಸುವುದು ಕಡಿಮೆಯೇ. ಹೆಣ್ಣು ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಂಡಲ್ಲಿ ಮಾತ್ರ ತಾನೂ ಸುಸ್ಥಿತಿಯಲ್ಲಿರಲು ಸಾಧ್ಯ. ಸಂಸಾರವೂ ಮಿಷಿಯಾಗಿರಲು ಸಾಧ್ಯ.

ಅನೇಕ ಹೆಣ್ಣು ಮಕ್ಕಳು ಕೆಲಸಗಳ ಗಡಿಬಿಡಿಯಲ್ಲಿ ಅದ್ಯಾವುದೋ ಹೊತ್ತಿಗೆ ಉಂಡು, ತಿಂದು ಮಾಡುತ್ತಿರುತ್ತಾರೆ. ಇದರಿಂದ ಅಸಿಡಿಟ, ಗ್ಯಾಸ್ಟ್ರಿಕ್, ಅಜೀರ್ಣ ಮುಂತಾದ ನಾನಾ ಸಮಸ್ಯೆಗಳು ಉಂಟಾಗುತ್ತವೆ. ಮಾಸಿಕ ಋತುಚಕ್ರದ ಅವಧಿಯಲ್ಲಿ ಅಥವಾ ಋತುಚಕ್ರವು ನಿಲ್ಲುವ ಸಮಯದಲ್ಲಿ ಅಥವಾ ಹೆರಿಗೆ, ಬಾಣಂತನದ ಅವಧಿಯಲ್ಲಿ ಹಾರ್ಮೋನ್ ಗಳ ಏರುಪೇರುಗಳಿಂದ ಅತೀವ ದುಃಖ, ಕೋಪ ಮುಂತಾದ ಮಾನಸಿಕ ಕಿರಿಕಿರಿಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಇಂತಹ ಅವಧಿಯಲ್ಲಿ ಸ್ವಲ್ಪ ಮೌನವಹಿಸಿ ಧ್ಯಾನ ಮುಂತಾದವುಗಳನ್ನು ಅಳವಡಿಸಿಕೊಂಡರೆ ಉತ್ತಮ.

ಹೆಣ್ಣು ನಿಯಮಿತವಾಗಿ ಹಸಿರು ತರಕಾರಿಗಳು, ಹಣ್ಣು ಹಂಪಲುಗಳು, ಮೊಳಕೆ ಕಾಳುಗಳು, ಹಾಲು ಮುಂತಾದ ಪೌಷ್ಟಿಕಾಂಶವುಳ್ಳ ಆಹಾರಗಳನ್ನು ಸೇವಿಸಲು ಮರೆಯಬಾರದು. ಮಾಸಿಕ ಸ್ರಾವದ ಅವಧಿಯಲ್ಲಿ ಒಂದಿಷ್ಟು ಪ್ರಮಾಣದ ರಕ್ತವನ್ನು ಕಳೆದುಕೊಳ್ಳುವ ಹೆಣ್ಣು ರಕ್ತದ ಉತ್ಪತ್ತಿಗಾಗಿ ಪೌಷ್ಟಿಕಾಂಶಯುಕ್ತ ಆಹಾರಗಳನ್ನು ಸೇವಿಸಲೇಬೇಕು ಇವುಗಳಿಂದ ದೇಹಕ್ಕೆ ಸರಿಯಾದ ಪ್ರಮಾಣದಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ಪ್ರೋಟೀನ್, ವಿಟಮಿನ್ ಗಳು ದೊರಕಿ ಕೈ, ಕಾಲು ನೋವು, ಗಂಭೀರ ನೋವು, ಮೂಳೆ ಸವೆತ ಮುಂತಾದ ಹತ್ತು ಹಲವು ಕಾಯಿಲೆಗಳಿಂದ ಮುಕ್ತಿ ಹೊಂದಲು ಸಾಧ್ಯ.

ಬಿಡುಮಿಲ್ಲದ ಕೆಲಸಗಳ ನಡುವೆಯೂ ಹೆಣ್ಣು ತನ್ನ ದೈಹಿಕ ಸೌಂದರ್ಯ ಹಾಗೂ ಮಾನಸಿಕ ಸೌಂದರ್ಯವನ್ನು ಕಾಪಾಡಿಕೊಳ್ಳುವುದು ಕೂಡ ಅಷ್ಟೇ ಮುಖ್ಯ. ಅಧಿಕ ಮಸಾಲೆಯುಕ್ತ ತಿಂಡಿಗಳು, ಹೆಚ್ಚು ಉಪ್ಪು, ಖಾರ, ಸಕ್ಕರೆ ಹಾಗೂ ಎಣ್ಣೆಯ ಅಂಶವುಳ್ಳ ಆಹಾರಗಳನ್ನು ಕಡಿಮೆ ತಿನ್ನುವುದು ಒಳ್ಳೆದು. ಹಿತಮಿತವಾದ ಆಹಾರ ಸೇವನೆ ಆರೋಗ್ಯಕ್ಕೂ ಹಿತಕರ. ರಾಸಾಯನಿಕಯುಕ್ತ ಹಣ್ಣು, ತರಕಾರಿಗಳನ್ನು ಅಂಗಡಗಳಿಂದ ಕೊಂಡು ತಿನ್ನುವುದಕ್ಕಿಂತ



ಸಾಧ್ಯವಾದಲ್ಲಿ ತರಕಾರಿ, ಹಣ್ಣುಗಳನ್ನು ಮನೆಯಲ್ಲಿಯೇ ಬೆಳೆಸಿ ತಿನ್ನುವುದರಿಂದ ಆರೋಗ್ಯವೂ ವೃದ್ಧಿಸುತ್ತದೆ, ಮನವೂ ಅರಳುತ್ತದೆ. ದೈಹಿಕ ಸ್ವಾಸ್ಥ್ಯಕ್ಕಾಗಿ ಒಂದಿಷ್ಟು ಹೊತ್ತು ನಿಯಮಿತವಾದ ವ್ಯಾಯಾಮ, ನಡಿಗೆಗಾಗಿ ಸಮಯ ಮೀಸಲಿಡುವುದು ಸೂಕ್ತ. ದೇಹವನ್ನು ಒಂದು ಸ್ವಲ್ಪ ಹೊತ್ತಾದರೂ ಸೂರ್ಯನ ಕಿರಣಗಳಿಗೆ ಒಡ್ಡುವುದರಿಂದ ಅನೇಕ ಆರೋಗ್ಯ ಲಾಭಗಳಿವೆ. ಮನಸ್ಸನ್ನು ಸ್ಥಿರವಾಗಿರಿಸಿ, ದೇಹವನ್ನು ಕ್ರಿಯಾಶೀಲ ವಾಗಿರಿಸುವುದರಿಂದ ಖಾಯಿಲೆಗಳು ನಮ್ಮ ಹತ್ತಿರ ಸುಳಿಯದು. ನಮ್ಮ ಶರೀರದಿಂದ ಬೆವರು ಹರಿದಷ್ಟು ನಮಗೆ ಆರೋಗ್ಯವೂ ಜಾಸ್ತಿ, ಮಾನಸಿಕ ಚೈತನ್ಯವೂ ಜಾಸ್ತಿ, ಹಾಗೆಯೇ ಮುಖದಲ್ಲಿನ ಕಾಂತಿಯೂ ವೃದ್ಧಿಸುವುದು. ತಲೆಕೂದಲಿನಿಂದ ಮೊದಲೊಂದು ಕಾಲಿನ ಉಗುರಿನವರೆಗಿನ ಶರೀರದ ಎಲ್ಲಾ ಅಂಗಗಳ ಆರೋಗ್ಯ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವುದು ಬಹಳ ಮುಖ್ಯ.

ಮಾನಸಿಕ ಸ್ವಾಸ್ಥ್ಯಕ್ಕಾಗಿ ಅವಳು ಅನುದಿನವೂ ಎಲ್ಲರೊಂದಿಗೂ ಮಿಷಿ ಮಿಷಿಯಿಂದ ಇರುವುದು ಮುಖ್ಯ. ನಿಯಮಿತವಾದ ಧ್ಯಾನ, ಯೋಗ, ದೇವರ ಸ್ಮಾರ್ತ ಪಠಣ, ತನ್ನಿಷ್ಟದ ಹವ್ಯಾಸಗಳಲ್ಲಿ ತೊಡಗಿಸಿಕೊಂಡು ಮನಸ್ಸನ್ನು ಒತ್ತಡರಹಿತವಾಗಿರಿಸಿ ಮಿಷಿಯಾಗಿದ್ದಲ್ಲಿ ಅನೇಕ ಖಾಯಿಲೆಗಳಿಂದ ಪಾರಾಗಬಹುದು. ಅದಷ್ಟೋ ಹೆಣ್ಣು ಮಕ್ಕಳು ತಮ್ಮ ಒತ್ತಡದ ಕೆಲಸಗಳ ನಡುವೆ ಸಮಯಕ್ಕೆ

ಸರಿಯಾಗಿ ನಿರ್ದಿಸುವುದನ್ನೇ ಮರೆತಿರುತ್ತಾರೆ!! ಮನುಷ್ಯನಿಗೆ ದಿನಕ್ಕೆ ಆರರಿಂದ ಎಂಟು ಘಂಟೆಗಳಷ್ಟು ನಿದ್ರೆ ಅವಶ್ಯಕ. ನಿದ್ರೆ ಸರಿಯಾದರೆ ಮಾತ್ರ ದೈಹಿಕ, ಮಾನಸಿಕ ಸ್ವಾಸ್ಥ್ಯ ಸಾಧ್ಯ ಹಾಗೂ ದಿನವಿಡೀ ಉತ್ಪಾಸಕತೆಗಾಗಿದ್ದು, ಚಟುವಟಿಕೆಯಿಂದ ಇರಲು ಸಾಧ್ಯ.

ಇಂದು ಮನೆ, ಮಕ್ಕಳು, ಸಂಸಾರ, ಕಛೇರಿ ಎಂದು ಮನೆಯ ಒಳಗೂ, ಹೊರಗೂ ಗಾಣದತ್ತಿನಂತೆ ದುಡಿಯುವ ಅನೇಕ ಹೆಣ್ಣು ಮಕ್ಕಳಿಗೆ ತಮ್ಮ ಆರೋಗ್ಯದ ಕಡೆಗೆ ಗಮನಹರಿಸಲು ಕೂಡ ಸಮಯವಿಲ್ಲದೇ ಅನೇಕ ಖಾಯಿಲೆಗಳಿಗೆ ತುತ್ತಾಗಿ ಸಣ್ಣ ವಯಸ್ಸಿನಲ್ಲಿಯೇ ನಾನಾ ಗುಣಿಗಳನ್ನು ತಿನ್ನಬೇಕಾದ ಪರಿಸ್ಥಿತಿ ಬಂದಿರುವುದು ತೋಚನೀಯ. ಕನಿಷ್ಠ ಪಕ್ಷ ಆರು ತಿಂಗಳಿಗೊಮ್ಮೆಯಾದರೂ ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಒಳ್ಳೆದು.

ಹಣವೆಂದೂ ಶಾಶ್ವತವಲ್ಲ ಆದರೆ ಆರೋಗ್ಯ ಹಾಳಾದರೆ ಮಾತ್ರ ಅದಷ್ಟೇ ಹಣ ಸುಂದರೂ ಕೆಲವೊಮ್ಮೆ ವ್ಯರ್ಥವೆನಿಸುತ್ತದೆ ಹಾಗಾಗಿ ಆರೋಗ್ಯವೇ ಭಾಗ್ಯ ಎಂಬುದನ್ನು ಮರೆಯದಿರೋಣ ಆದ್ದರಿಂದ ಹೆಣ್ಣು ಮಕ್ಕಳು ತಮ್ಮ ಬಿಡುಮಿಲ್ಲದ ಕೆಲಸಗಳ ನಡುವೆಯೂ ತಮ್ಮಗಾಗಿ, ತಮ್ಮ ಆರೋಗ್ಯದ ದೃಷ್ಟಿಯಿಂದ, ದಿನದಲ್ಲಿ ಒಂದಿಷ್ಟು ಹೊತ್ತು ಬಿಡುವು ಮಾಡಿಕೊಂಡು ತಮ್ಮ ಕಡೆಗೆ ಗಮನಹರಿಸುವುದು ಬಹಳ ಮುಖ್ಯ. - ಪ್ರಜ್ಞಾ ರವೀಶ್, ಕುಳಮವಳ

ಸಂಗೀತ ಮತ್ತು ಗಣಿತದ ನಡುವಿನ ಸಂಬಂಧ

ಅಚಲ ಜಿ ಎಸ್ ಹೊಸಪೇಟೆ
ಸಂಖ್ಯೆಗಳು ನಮಗೆ ಸಂಗೀತದ ಬಗ್ಗೆ ಸ್ಪಷ್ಟಿಸುತ್ತವೆ. ಇದು ವಿಚಿತ್ರವೆನಿಸಬಹುದು ಆದರೆ ನಿಜ. ಸಂಗೀತವನ್ನು ಅಳತೆಗಳೆಂದು ಕರೆಯಲಾಗುವ ವಿಭಾಗಗಳಾಗಿ ವಿಂಗಡಿಸಲಾಗಿದೆ. ಅಲ್ಲಿ ಪ್ರತಿ ಅಳತೆಯು ಸಮಾನ ಪ್ರಮಾಣದ ಬೀಜಗಳನ್ನು ಹೊಂದಿರುತ್ತದೆ. ಇದು ಸಮಯದ ಗಣಿತದ ವಿಭಾಗಗಳಿಗೆ ಹೋಲಿಸಬಹುದು.

ಈಗ, ಪ್ರತಿಯೊಂದು ಸಂಗೀತವು ಟೈಂ ಸ್ಕೀಚ್‌ಗೆ ಹೋದಿದ್ದು ಅದು ಅದರ ಲಯಬದ್ಧ ಮಾಹಿತಿಯನ್ನು ನೀಡುತ್ತದೆ. ಪ್ರತಿ ಅಳತೆಯಲ್ಲಿ ಎಷ್ಟು ಬೀಜಗಳಿವೆ ಎಂಬುದು ತಿಳಿಸುತ್ತದೆ.

ಕರ್ನಾಟಕ ಸಂಗೀತವು ಬಲವಾದ ಗಣಿತ ಕೌಶಲ್ಯಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಹೇಗೆ ಎಂದು ನೋಡೋಣ: ಕರ್ನಾಟಕ ಸಂಗೀತವು ರಾಗ, ತಾಳ ಮತ್ತು ಲಯಗಳ ವ್ಯವಸ್ಥೆಯನ್ನು ಹೊಂದಿದೆ. ಇದು ಮೂಲಭೂತವಾಗಿ ವಿಭಿನ್ನ ಗಣಿತದ ನಿಯಮಗಳನ್ನು ಆಧರಿಸಿದೆ. ಉದಾಹರಣೆಗೆ, ಕರ್ನಾಟಕ ಸಂಗೀತವು ಏಳು ಸ್ವರಗಳೊಂದಿಗೆ ಪ್ರಾರಂಭವಾಗುತ್ತದೆ. ಈಗ, ಈ ಏಳು ಸ್ವರಗಳನ್ನು 16 ಸ್ವರ ಸ್ಥಾನಗಳಾಗಿ ವಿಂಗಡಿಸಲಾಗಿದೆ. ಸ್ವರಗಳು ಮತ್ತು ಸ್ವರ ಸ್ಥಾನಗಳನ್ನು ಮಾಡ್ಯುಲೇಟ್ ಮಾಡುವ ಮೂಲಕ, ರಾಗಗಳು ವಿಕಸನಗೊಳ್ಳುತ್ತವೆ. ರಾಗದ ರಚನೆಯನ್ನು ಮತ್ತಷ್ಟು ಅನ್ವೇಷಿಸಲು, ನಾವು ಎಣಿಕೆಗಳ ಗಣಿತದ ನಿಯಮಗಳನ್ನು ಅನ್ವಯಿಸಬೇಕಾಗಿದೆ, ಇದನ್ನು ತಾಳ ಎಂದು ಕರೆಯಲಾಗುತ್ತದೆ. ರಾಗ ಭಾವದ ಪರಿಮಿತಿಯೊಳಗೆ ಅನ್ವಯವಾಗುವ ಸ್ವರ ಸ್ಥಾನವನ್ನು ಪಡೆಯಲು ನಾವು ತಾಳವನ್ನು ಬಳಸುತ್ತೇವೆ. ಆದ್ದರಿಂದ, ರಾಗವನ್ನು



ಸ್ವರಸ್ಥಾನದ (frequency band) ಆಧಾರದ ಮೇಲೆ ನಿರ್ಮಿಸಲಾಗಿದೆ. ಆಹ್ವಾನಿಸಬಹುದಾದ ಸಂಗೀತವನ್ನು ಕೇಳುವುದರಿಂದ ಅರಿವು ಮತ್ತು ಗಣಿತ ಕೌಶಲ್ಯಗಳನ್ನು ಸುಧಾರಿಸಬಹುದು ಏಕೆಂದರೆ ಕೆಲವು ಮಟ್ಟದಲ್ಲಿ ಎಲ್ಲಾ ಸಂಗೀತವು ಅನ್ವಯಿಸಬೇಕಾಗಿದೆ. ಇದು ಟೈಮ್ ಸ್ಕೀಚ್‌ಗೆ, ನಿಮಿಷಕ್ಕೆ ಬೀಜ್ ಮತ್ತು ಸೂತ್ರದ ಪ್ರಗತಿಗಳ ಬಗ್ಗೆ ಸಂಗೀತವನ್ನು ಪ್ರದರ್ಶಿಸುವುದು, ಆದ್ದರಿಂದ, ಗಣಿತ ಮಾಡುವಾಗ ಬಳಸುವ ಮೆದುಳಿನ ಭಾಗಗಳನ್ನು ಬಲಪಡಿಸುತ್ತದೆ.

ವಾದ್ಯಗಳನ್ನು ನುಡಿಸುವ ಮಕ್ಕಳು ಸಂಗೀತವಾದ ಗಣಿತದ ಸಮಸ್ಯೆಗಳನ್ನು ವಾದ್ಯಗಳನ್ನು ನುಡಿಸದ ಗೆಳೆಯರಿಗಿಂತ ಉತ್ತಮವಾಗಿ ಪೂರ್ಣಗೊಳಿಸಲು ಸಮರ್ಥರಾಗಿದ್ದಾರೆ ಎಂದು ಅಧ್ಯಯನಗಳು ತೋರಿಸುತ್ತವೆ. ಇದು ಶಾಸ್ತ್ರೀಯ, ಜಾರ್ಜ್, ರಾಕ್, ಹಿಪ್ ಹಾಪ್ ಅಥವಾ ಯಾವುದೇ ರೀತಿಯ ಸಂಗೀತ ವಾಗಿರಲಿ, ನೀವು ಗಣಿತದ ಪ್ರಭಾವವನ್ನು ಕಾಣಬಹುದು. ಆದ್ದರಿಂದ, ನೀವು ಅಧ್ಯಯನ ಮಾಡುವಾಗ ಸಂಗೀತವನ್ನು ಆನಂದಿಸಿ ಹಾಗೂ ಗಣಿತದಲ್ಲಿ ಉತ್ತಮಗೊಳ್ಳಿ!

ಹಿಂದುಳಿದ ವರ್ಗಗಳ ಕಾನೂನು ಪದವೀಧರರ ತರಬೇತಿ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಹಂಪಿ ಟೈಮ್ಸ್ ಬಳ್ಳಾರಿ
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿಗೆ ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಜು.25 ರ ವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಅವರು ತಿಳಿಸಿದ್ದಾರೆ.

ನಿಬಂಧನೆಗಳು: ಅಭ್ಯರ್ಥಿಯು ಬಳ್ಳಾರಿ ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳು ಪ್ರವರ್ಗ-1, ಪ್ರವರ್ಗ-2(ಎ), ಪ್ರವರ್ಗ-3(ಎ) ಮತ್ತು ಪ್ರವರ್ಗ-3(ಬಿ)ಗೆ ಸೇರಿದವರಾಗಿರಬೇಕು. ಅಭ್ಯರ್ಥಿಯು ಬಾರ್ ಕೌನ್ಸಿಲ್‌ನಲ್ಲಿ ಹೆಸರನ್ನು ನೋಂದಾಯಿಸಿರಬೇಕು. ತರಬೇತಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಕ್ಕೆ ಹಿಂದೆ 2 ವರ್ಷಗಳೊಳಗಾಗಿ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಾನೂನು ತರಬೇತಿಯು 4 ವರ್ಷಗಳ ಅವಧಿಯಾಗಿದ್ದು, ಮಾಸಿಕ ರೂ.4,000 ಗಳ ತರಬೇತಿ ಭತ್ಯೆ ನೀಡಲಾಗುವುದು. 5 ಅಭ್ಯರ್ಥಿಗಳನ್ನು ಪ್ರವರ್ಗ-2(ಎ) ರಲ್ಲಿ ಅಯ್ಕೆ ಮಾಡಲಾಗುವುದು. ಹಿಂದುಳಿದ ವರ್ಗಗಳ ಪ್ರವರ್ಗ-2ಎ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ (ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕಕ್ಕೆ) ಇರುತ್ತದೆ. ತರಬೇತಿಯ ಅವಧಿಯ ಮಧ್ಯಭಾಗದಲ್ಲಿ ಅಭ್ಯರ್ಥಿಯು ತರಬೇತಿಗೆ ಗೈರು ಹಾಜರಾದಲ್ಲಿ ಪಡೆಯಲಾಗಿರುವ ತರಬೇತಿ ಭತ್ಯೆಯ ಹಣವನ್ನು ಬಡ್ಡಿಯೊಂದಿಗೆ ಪಾವತಿಸಬೇಕಾಗುವುದು. ವಾರ್ಷಿಕ ಆದಾಯದ ಮಿತಿ ಪ್ರವರ್ಗ-2ಎ ಗೆ ರೂ.2.50 ಲಕ್ಷ ನಿಗದಿಪಡಿಸಲಾಗಿದೆ.

ಅಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಸಮಿತಿಯು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು ಅಥವಾ ಕನಿಷ್ಠ 15 ವರ್ಷಗಳ ವೃತ್ತಿಯಲ್ಲಿ ಅನುಭವ ಹೊಂದಿರುವ ವಕೀಲರ ಅಧೀನದಲ್ಲಿ ತರಬೇತಿ ಪಡೆಯುವುದು. ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಶಾಲಾ ವರ್ಗವಣಿ ಪ್ರಮಾಣ ಪತ್ರ ಮತ್ತು ಪದವಿ ಹಾಗೂ ಕಾನೂನು ಪದವಿಗಳಲ್ಲಿ ಪಡೆದ ಅಂಕಪಟ್ಟಿ ಪ್ರಮಾಣ ಪತ್ರದ ದೃಢೀಕರಣ ಪ್ರತಿಗಳನ್ನು ಲಗತ್ತಿಸಬೇಕು. ಅಪೂರ್ಣವಾದ ಹಾಗೂ ಕೊನೆಯ ದಿನಾಂಕದ ನಂತರ ಬಂದ ಅರ್ಜಿಯನ್ನು ಯಾವುದೇ ಮುನ್ಸೂಚನೆ ಇಲ್ಲದೇ ತಿರಸ್ಕರಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ www.ballari.nic.in ವೆಬ್‌ಸೈಟ್ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ನಮೂನೆ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಡಿ.ದೇವರಾಜ ಅರಸು ಭವನದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ ಅಥವಾ ದೂ.08392-275751 ಗೆ ಸಂಪರ್ಕಿಸಿ.

ಮೈತ್ರಿ ನ್ಯೂಸ್

ಜು.12ಕ್ಕೆ ನಾಲ್ಕನೇಯ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಹಂಪಿ ಟೈಮ್ಸ್ ಬಳಾರಿ ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆ.ಜಿ.ಎಂ. ಅಹ್ಮದ್ ಖಾನ್ ಅವರ ಅಧ್ಯಕ್ಷತೆಯಲ್ಲಿ ಬಳ್ಳಾರಿ ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶ ಸೇರಿದಂತೆ) 2023 ರ ಏ.01 ರಿಂದ 2024 ರ ಮಾರ್ಚ್ 31 ರ ವರೆಗಿನ ನಾಲ್ಕನೇಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಜು.12 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ನ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕರ್ನಾಟಕ (20 ಅಂಶ) ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.

ಉಚಿತ ಕೌಶಲ್ಯಧಾರಿತ ತರಬೇತಿಗೆ ಅರ್ಜಿ ಆಹ್ವಾನ

ಹಂಪಿ ಟೈಮ್ಸ್ ಕೊಠಡು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್.ಸಿ.ಎಸ್ ಸಂಸ್ಥೆಯಿಂದ ಉಚಿತ ಕೌಶಲ್ಯಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗಾಗಿ ಆಗಸ್ಟ್ ತಿಂಗಳಿನಲ್ಲಿ ರೈಜಿಡರ್ಟ್ ಅಂಡ್ ಏರ್ ಕಂಡಿಷನಿಂಗ್, ಟ್ರಾವೆಲ್ ಅಂಡ್ ಟೂರಿಸ್ಟ್ ಗೈಡ್ ಹಾಗೂ ಯುವತಿಯರಿಗಾಗಿ ಬ್ಯೂಟಿ ಪಾಲರ್ ಮ್ಯಾನೇಜ್‌ಮೆಂಟ್ ಉಚಿತ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್.ಸಿ.ಎಸ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ, ದೂ.ಸಂ : 8217236973, 9483485489, 9482188780, ಗೆ ಸಂಪರ್ಕಿಸಿ.

ಸಾಹಿತಿ, ಕಲಾವಿದರಿಗೆ ಮಾಸಾಶನಕ್ಕೆ ಅರ್ಜಿ ಆಹ್ವಾನ

ಹಂಪಿ ಟೈಮ್ಸ್ ಬಳಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಾಡು-ನುಡಿಯ ಸೇವೆಗೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಅಧಿಕವಾಗಿ ಸಂಕಷ್ಟದಲ್ಲಿರುವ ಸಾಹಿತಿ, ಕಲಾವಿದರು ಮಾಸಾಶನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 58 ವರ್ಷ ಮೊದಲಿನವರು. ಸಾಹಿತ್ಯ-ಸಾಂಸ್ಕೃತಿಕ ಕ್ಷೇತ್ರದಲ್ಲಿ ಕನಿಷ್ಠ 25 ವರ್ಷಗಳಿಂದ ಸೇವೆ ಸಲ್ಲಿಸಿರಬೇಕು. ನಿಗದಿತ ಅರ್ಜಿ ಸಮಾನ ಪಡೆಯ ಪೂರಕ ದಾಖಲೆಗಳೊಂದಿಗೆ ಭರ್ತಿ ಮಾಡಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಅಥವಾ ದೂ.08392-275182 ಗೆ ಸಂಪರ್ಕಿಸಿ.

ಬಿಶ್ವ ಜನಸಂಖ್ಯಾ ದಿನಾಚರಣೆ

ಮೊದಲ ಪುಟದಿಂದ ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಂಜಿತ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕ ಡಾ.ನವೀನ್ ಭಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ.ಜಿ.ಎನ್ ಶ್ರೀನಿವಾಸ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಮೋಲಿಸ್ ಪರಿಷ್ಕಾರಿ ಡಾ.ಶೋಭಾರಾಣಿ ವಿ.ಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ರಿಯಾಜ್.ಎನ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ವಿಮ್ಸನ ನಿರ್ದೇಶಕ ಡಾ.ಟಿ.ಗಂಗಾಧರ ಗೌಡ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ಮೋರ್ನಿಮಾ ಕಟ್ಟಮನಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರದ್ಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಆರ್.ಅಬ್ದುಲ್ಲಾ ಸೇರಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಜಾಗೃತಿ ಜಾಫಾ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಾಂತಿ-ಬೇಡಿ ನಿಯಂತ್ರಣಕ್ಕೆ ಕುದಿಸಿ ಆರಿಸಿ ಸೋಸಿದ ನೀರು ಕುಡಿಯಿರಿ

ಡಿಹೆಚ್.ಡಿ ಡಾ.ಯಲ್ಲಾ ರಮೇಶ್ ಬಾಬು ಹೇಳಿಕೆ | ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಜಾಗೃತಿ

ಹಂಪಿ ಟೈಮ್ಸ್ ಬಳಾರಿ ವಾಂತಿ-ಬೇಡಿ ಪ್ರಕರಣಗಳ ನಿಯಂತ್ರಣಕ್ಕೆ ಸಾರ್ವಜನಿಕರು ಕುದಿಸಿ, ಆರಿಸಿ ಸೋಸಿದ ನೀರು ಕುಡಿಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದರು. ಗ್ರಾಮದಲ್ಲಿ ಶಂಕಿತ ವಾಂತಿಬೇಡಿ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಮುಂಜಾಗೃತಿಯಾಗಿ ಮಂಗಳವಾರ ಗ್ರಾಮಕ್ಕೆ ಭೇಟಿನೀಡಿ ಸಾರ್ವಜನಿಕರಿಗೆ ಜಾಗೃತಿ ನೀಡಿ ಅವರು ಮಾತನಾಡಿದರು. ಕಲುಷಿತ ಆಹಾರ ಸೇವನೆಯಿಂದ ಸಾಮಾನ್ಯ ವಾಗಿ ವಾಂತಿಬೇಡಿ ಸೇರಿದಂತೆ ಟೈಫಾಯಿಡ್, ಕಾಲಾರ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿದ್ದು, ಯಾವುದೇ ನೀರನ್ನು ಕುಡಿಯಲು ನೇರವಾಗಿ ಬಳಸದೇ ಕುದಿಸಿ ಆರಿಸಿ ಸೋಸಿದ ನೀರನ್ನು ಕುಡಿಯಬೇಕು. ಓ.ಆರ್.ಎಸ್ ಜೀವಜಲವನ್ನು ತಯಾರಿಸುವಾಗ 1ಲೀ ನೀರಿಗೆ ಇಲಾಖೆಯಿಂದ ಕೊಡುವ ಪಟ್ಟಣದಲ್ಲಿರುವ ಪುಡಿವನ್ನು ಸಂಪೂರ್ಣವಾಗಿ ಹಾಕಿ ಮಿಶ್ರಣ ಮಾಡಿದ ದ್ರಾವಣವನ್ನು ವಾಂತಿ ಬೇಡಿ ಭಾದಿತರಿಗೆ ಕುಡಿಯಲು ಕೊಡಬೇಕು ಮತ್ತು ಅದನ್ನು 24 ಗಂಟೆಯೊಳಗೆ ಸಂಪೂರ್ಣವಾಗಿ ಬಳಸಬೇಕು ಎಂದು ಅವರು ವಿವರಿಸಿದರು. ಗ್ರಾಮದಲ್ಲಿ ಮೇಲ್ದೋಷಕ್ಕೆ ಕಲುಷಿತ ಆಹಾರ ಸೇವನೆಯಿಂದ ವಾಂತಿಬೇಡಿ ಉಂಟಾಗಿರುವುದು ದೇಯ ಸಂಶಯಿಸಲಾಗಿದೆ, ಮನೆ ಮನೆಗೆ ತೆರಳಿ ಜಾಗೃತಿ ನೀಡಿ ಕುದಿಸಿ, ಆರಿಸಿ ಸೋಸಿದ ನೀರು ಕುಡಿಯಲು ಮತ್ತು ಶುದ್ಧ ಆಹಾರ ಸೇವನೆ ಕುರಿತು ಜಾಗೃತಿ ನೀಡಲಾಗುತ್ತಿದ್ದು, ಪ್ರಸ್ತುತ ಗ್ರಾಮದಲ್ಲಿ ರೋಗ ಸಂಪೂರ್ಣ ನಿಯಂತ್ರಣ ದಲ್ಲಿದೆ ಎಂದರು.



ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭಿಸಲಾಗಿದ್ದು, ತಾಲ್ಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ದಿನದ 24 ಗಂಟೆ ವೈದ್ಯಕೀಯ ತಂಡ ಸ್ಥಳದಲ್ಲಿಯೇ ಇದ್ದು ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಲಾಗಿದೆ. ಸ್ಥಳೀಯ ಆಶಾ ಕಾರ್ಯಕರ್ತೆಯರು ಮತ್ತು ಕ್ಷೇತ್ರ ಸಿಬ್ಬಂದಿಯವರ 9 ತಂಡಗಳನ್ನು ರಚಿಸಿ ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ಮೈಕಿಂಗ್ ಹಾಗೂ ಸ್ವಚ್ಛತೆ ಕುರಿತು ಪ್ರಾತ್ಯಕ್ಷಿಕೆಯನ್ನು ಮಾಡಿಸಲಾಗುತ್ತಿದೆ ಎಂದರು. ಸಾರ್ವಜನಿಕರು ಮಲ-ಮೂತ್ರವಿಸರ್ಜನೆಗಾಗಿ ಶೌಚಾಲಯಗಳನ್ನು ಬಳಸಬೇಕು. ತಂಗಳು ಆಹಾರ ಸೇವಿಸದ ಬೆಳಗಿನ ಆಹಾರ ಬೆಳಿಗ್ಗೆ ಮತ್ತು ರಾತ್ರಿ ಆಹಾರ ರಾತ್ರಿ ಮಾತ್ರ ಬಳಸಬೇಕು. ತಯಾರಿಸಿದ ಆಹಾರದ ಮೇಲೆ ನೋಣಗಳು ಕುಡದಂತೆ ಮುಚ್ಚುವನ್ನು ಮುಚ್ಚಬೇಕು. ಕುಡಿಯುವ ನೀರು ತುಂಬಿದ ನಂತರ ಪಾತ್ರೆಗಳಿಗೆ ಮುಚ್ಚಳ ಮುಚ್ಚಬೇಕು. ಅದಷ್ಟು ನಳ ಇರುವ ಪಾತ್ರೆಗಳನ್ನು ಬಳಸಿ. ನೀರಿನಲ್ಲಿ ಕೈ ಇಡದಂತೆ ಮುಂಜಾಗೃತೆ ವಹಿಸಬೇಕು. ರಸ್ತೆಬದಿ ತೆರೆದಿಟ್ಟ

ಪ್ರಗತಿಪರ ಶಿಕ್ಷಕರ ವೇದಿಕೆ: ಮಕ್ಕಳಿಗೆ ಸಾಮಗ್ರಿಗಳು ವಿತರಣೆ ಉಚಿತ ಸಿಗುವ ಸೌಲಭ್ಯಗಳನ್ನು ಸಬ್ಬಳಕೆ ಮಾಡಿಕೊಳ್ಳಿ



ಹಂಪಿ ಟೈಮ್ಸ್ ಹರಿಬೋಮ್ನಹಳ್ಳಿ ತಾಲೂಕಿನ ಪ್ರಗತಿಪರ ಶಿಕ್ಷಕರ ವೇದಿಕೆಯ ಸಂಘಟನೆಯಿಂದ ತಾಲೂಕಿನ ತಂಬುಳಿ ವಲಯದ ಕೃಷ್ಣಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಿದರು. ಬನ್ನಿಗೋಳ ಶಾಲೆಯ ಶಿಕ್ಷಕರಾದ ಎ.ಹನುಮಂತಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳು ಉಳಿಯಬೇಕೆಂದೆ, ಬೆಳೆಯಬೇಕೆಂದೆ, ಪ್ರತಿಯೊಂದು ಶಾಲೆಯ ಶಿಕ್ಷಕರು ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಬೇಕು ಎಂದು, ಉಚಿತವಾಗಿ ಸಿಗುವ ಸೌಲಭ್ಯಗಳನ್ನು ಸರಿಯಾಗಿ ಸಬ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಈ ವೇಳೆ ಶಾಲೆಯ 101 ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ ಸೇರಿದಂತೆ ಇತರ ಸಾಮಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ತಂಬುಳಿ ವಲಯದ ಸಿ.ಆರ್.ಪಿ. ಕನಕಪ್ಪ, ಪ್ರಾ.ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಇಟಿ ಪ್ರಭಾಕರ, ಪ.ಪ್ರಾ.ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಯಂಕಾರ್ಡಿ, ಪ್ರದೀಪ್ ಗುಡ್ಡಾನೂರು, ಸುಧಾ ಮಾತನಾಡಿದರು. ಪ್ರಾ.ಶಾ.ಶಿ.ಪತ್ತಿನ ಸಂಘದ ಅಧ್ಯಕ್ಷ ಕೆ.ಹುಸೇನ್ ಸಾಹು, ಎ.ಸೋಮನಗೌಡ, ಸಂಘಟನೆಯ ಪದಾಧಿಕಾರಿಗಳಾದ ಎಚ್.ಕೊಟ್ಟಪ್ಪ, ಮರಿಯಪ್ಪ, ಮಹೇಶ್ ಮಡ್ಡಿ, ಮಾರುತಿ, ಗ್ರಾಮಸ್ಥರು, ಎಸ್.ಡಿ.ಎಂ.ಸಿ.ಅಧ್ಯಕ್ಷ ವಿ.ಮಲ್ಲಪ್ಪ, ಕೃಷ್ಣಾಪುರ ಶಾಲೆಯ ಪ್ರಧಾನಿ ಮುಖ್ಯಶಿಕ್ಷಕ ಸಣ್ಣ ನಿಂಪಪ್ಪ ಹಾಗೂ ಶಿಕ್ಷಕ ವರ್ಗದವರು, ಗ್ರಾಮಸ್ಥರು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕ ದೇವರಾಜ್, ಸಂಘದ ಖಜಾಂಚಿ ಟಿ.ಸೋಮಶೇಖರ್ ನಿರ್ವಹಿಸಿದರು.

ಬಂಜಾರ ಸಮುದಾಯದಿಂದ ಸೀತಾ ಸಂಭ್ರಮ



ಹಂಪಿ ಟೈಮ್ಸ್ ಹೊಸಪೇಟೆ ಮಣ್ಣೆತ್ತಿನ ಅಮಾವಾಸ್ಯೆಯ ಮೊದಲ ಮಂಗಳವಾರ ಹೊಸಪೇಟೆ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ಬೆಂಜಾರ ಸಮುದಾಯದವರು ಸೀತಾ ಹಬ್ಬವನ್ನು ಮಂಗಳವಾರ ಸಂಭ್ರಮದಿಂದ ಆಚರಿಸಿದರು. ಮಾರಕ ರೋಗ-ರುಜಿನಗಳು ದೂರಾಗಲಿ, ಧನ-ಧಾನ್ಯ ಸಮೃದ್ಧಿಯಾಗಿ ಬೆಳೆವು ಸುಖ, ಶಾಂತಿ ನಮ್ಮದಿಯ ಬದುಕು ನಮ್ಮದಾಗಲಿ ಎಂದು ಪ್ರಾರ್ಥಿಸಿ ಶುಭಾ ಭವಾನಿ, ಈಂಗಳ ಭವಾನಿ, ಮರಿಯಾ ಭವಾನಿ, ಮತ್ತೋಡಿ ಭವಾನಿ, ದೋಳಂಗಲ್ ಭವಾನಿ ಹಾಗೂ ಕೀಲಕಂಟಕ ಭವಾನಿ ಎಂಬ ದೇವತೆಗಳನ್ನು ಊರ ಹೊರಗೆ ಪ್ರತಿಷ್ಠಾಪಿಸಿದರು. ಊರ ಹೊರಗಿನ ಬೇವಿನಮರದ ಬುಡದಲ್ಲಿ ಏಳು ಮಾತೆಯನ್ನು ಪ್ರತಿಬಿಂಬಿಸುವ ಮರದ ಏಳು ಕೊಂಬೆಯ ತುಂಡುಗಳನ್ನು ಇಲ್ಲವೇ, ಏಳು ಕಲ್ಲುಗಳಿಗೆ ಊರಮಂಜ ಬಣ್ಣ ಲೇಪಿಸಿ,

ಕುಂಕುಮಾರ್ಚನ ಮಾಡುವುದು ಪದ್ಧತಿ. ಮಾತೆಯರ ಪ್ರತಿಬಿಂಬದ ಹಿಂದೆ 'ಲೂಕಡ್' (ಸೇವಕ) ನನ್ನು ಪ್ರತಿಷ್ಠಾಪಿಸುತ್ತಾರೆ. ಬಳಿಕ, ಕುರಿ-ಕೋಳಿ ಹರಕೆ ಹೊತ್ತ ಭಕ್ತರು ಲೂಕಡ್ಗೆ ರಕ್ತಾಭಿಷೇಕ ಹಾಗೂ ಮಾತೆಯರಿಗೆ ಸಿಹಿ ಭೋಜನದ ಎಡೆ ಹಾಗೂ ಪೂಜೆ ಸಲ್ಲಿಸುತ್ತಾರೆ. ಪೌರಾಣಿಕ ಹಿನ್ನೆಲೆ: ಪುತ್ರ ಸಂತಾನ ಇಲ್ಲದ ಕೌಟುಂಬಿಕ ಜೀವನದಲ್ಲಿ ಜುಗುಪ್ಸೆಗೊಂಡಿದ್ದ ಸಮಾಜದ ಹಿರಿಯ ಭೀಮನಾಯ್ಕ ಮಕ್ಕಳ ಸಂತಾನಪ್ರಾಪ್ತಿಗಾಗಿ ಕಠಿಣ ತಪಸ್ಸಿಗೆ ಕೊರುತ್ತಾನೆ. ಈ ಸಂದರ್ಭದಲ್ಲಿ ಏಳು ಮಂದಿ ಮಾತೆಯರು ಸೂರಗೊಂಡನಕೊಪ್ಪದ ಸಮೀಪದ ಚಿನ್ನಿಕಟ್ಟೆ ಹೊಂಡದಲ್ಲಿ ಸ್ನಾನಕ್ಕೆ ಇಳಿದಿದ್ದರಂತೆ. ಸ್ನಾನದ ಸಂದರ್ಭದಲ್ಲಿ ಮೈಲುಜ್ಜುವಾಗ ಕಾಣಿಸಿಕೊಂಡ ಮಣ್ಣಿನಿಂದಲೇ ಮಾತೆಗಳಂತೆ ಉಂಡೆ ಮಾಡಿ ತಪಸ್ಸು ಭೀಮನಾಯ್ಕನ ಪತ್ನಿ ಧರ್ಮೀಬಾಯಿಗೆ ಸೇವಿಸಲು ನೀಡಿದರಂತೆ. ಏಳು ಮಂದಿ ಮಾತೆಯರು ನೀಡಿದ ಮಾತೆ ಸೇವನೆಯ ಪರಿಣಾಮ ಜನಿಸಿದ ಮಹಾಹರಿಮನೇ ಸೇವಾಲಾಲ್ ಎಂಬುದು ಬಂಜಾರ ಸಮುದಾಯದ ನಂಬಿಕೆ.

ಮೊಹರಂ ಹಬ್ಬವನ್ನು ಸಂಭ್ರಮ ಭಾವೈಕ್ಯತೆಯೊಂದಿಗೆ ಆಚರಿಸಿ ಕೊಡ್ಡಿಗಿ ಡಿವೈಎಸ್.ಪಿ ಮಲ್ಲೇಶ್ ಮಲ್ಲಾಪುರ ಸಲಹೆ



ಹಂಪಿ ಟೈಮ್ಸ್ ಹರಿಬೋಮ್ನಹಳ್ಳಿ ಸಮಾಜದಲ್ಲಿ ಭಾವೈಕ್ಯತೆಯ ಸಂಕೇತವಾದ ಮೊಹರಂ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಬೇಕು ಎಂದು ಕೊಡ್ಡಿಗಿ ಡಿವೈಎಸ್.ಪಿ ಮಲ್ಲೇಶ್ ಮಲ್ಲಾಪುರ ಸಲಹೆ ನೀಡಿದರು. ಪಟ್ಟಣದ ರಾಮನಗರದಲ್ಲಿರುವ ಪೊಲೀಸ್ ಠಾಣೆಯಲ್ಲಿ ಠಾಣೆಯ ಅಧಿಕಾರಿಗಳು ಮಂಗಳವಾರ ಏರ್ಪಡಿಸಿದ್ದ, ಶಾಂತಿ ಸಭೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮೊಹರಂ ಹಬ್ಬದಲ್ಲಿ ಇಲ್ಲಿಯವರೆಗೂ ಈ ಊರಿನಲ್ಲಿ ಯಾವುದೇ ಅತಿತರ ಘಟನೆಗಳು ನಾಂದಿಯಾಗಲಾರದು. ವೈಯಕ್ತಿಕ ವಿಚಾರಗಳು ಗಲಾಟೆಗೆ ದಾರಿಯಾಗಲಾರದು. ಇದರಿಂದ ಸಮಾಜವು ಕೆಲವು ವಾತಾವರಣ ಸೃಷ್ಟಿಯಾಗುತ್ತದೆ. ಆದ್ದರಿಂದ ಮೊಹರಂ ಆಚರಣೆ ಹಿಂದೂ-ಮುಸ್ಲಿಂ ಸಮುದಾಯಗಳ ಸಂಕೇತವಾಗಿದೆ ಎಂದರು. ಪಿಎಸ್.ಎಂ ಬಸವರಾಜ ಅಡವಿಬಾವಿ, ಪುರಸಭೆ ಸದಸ್ಯರಾದ ಜೋಗಿ ಹನುಮಂತಪ್ಪ, ಗಣೇಶ್ ಲಮಾಣಿ ಸೇರಿದಂತೆ ಇತರರು ಮಾತನಾಡಿದರು. ಮುಖಂಡರಾದ ಬಾರಿಕರ ಬಾಬಾಜಿ, ಸರಗಾಲ್ ಹುಚ್ಚಪ್ಪ, ಕರೀಂ ಸಾಬ್, ಬಲ್ಲಮಣಿ ಬಾಬು, ಕನಕಪ್ಪ, ಬುಡೇನ್ ಸಾಬ್, ಭರಮಜ್ಜನಾಯಕ, ಗುಂಡ್ರ ಹನುಮಂತಪ್ಪ, ಸೋಮಣ್ಣ, ರಫೀ, ತ್ರೈಂ ಪಿಎಸ್.ಎಂ ಅಬ್ದುಲ್, ಸಿಬ್ಬಂದಿಗಳಾದ ದಶರಥ, ಮಲ್ಲೇಶ್ ನಾಯ್ಕ, ರಾಮಂಜನೇಯ, ಹನುಮಂತಪ್ಪ, ಶಂಕರನಾಯ್ಕ, ಮಹೇಶ್, ಚಿದಾನಂದ, ಶಿವಾನಂದ ಮತ್ತಿತರರು ಇದ್ದರು.

ಪಟ್ಟಣದಲ್ಲಿ ಮೀಟರ್ ಔಟ್‌ಲೇಟ್ ತೆರೆಯಿರಿ

ಹಂಪಿ ಟೈಮ್ಸ್ ಹರಿಬೋಮ್ನಹಳ್ಳಿ ಪಟ್ಟಣದಲ್ಲಿ ವಿದ್ಯುತ್ ವಿಭಾಗೀಯ ಕಚೇರಿ ಇದೆ. ಆದರೆ, ಮಾಡಿರುವ ಕೆಸಲಗಳಿಗೆ ಸರಿಯಾಗಿ ಪ್ರತಿಫಲ ಪಡೆಯುವಲ್ಲಿ ವಿದ್ಯುತ್ ಗುತ್ತಿಗೆದಾರರ ಅಲೆದಾಟ ತಪ್ಪಿಲ್ಲವೆಂದು ವಿದ್ಯುತ್ ಗುತ್ತಿಗೆದಾರ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಎನ್.ಎಂ.ಗೌಸ್ ಆರೋಪಿಸಿದರು. ಪಟ್ಟಣದ ಜೆಸ್ವಾಂ ಕಚೇರಿ ಆವರಣದಲ್ಲಿ ಮಂಗಳವಾರ ಕಾರ್ಯನಿರ್ವಾಹಕ ಅಭಿಯಂತರರಿಗೆ ಸಂಘದಿಂದ ಮನವಿಪತ್ರ ಸಲ್ಲಿಸಿ ಬಳಿಕ ಅವರು ಮಾತನಾಡಿದರು. ವಿಭಾಗೀಯ ಕಚೇರಿಗೆ ತಾಲೂಕಿನ ಸುತ್ತಮುತ್ತಲಿನ



ತಾಲೂಕುಗಳಾದ ಕೊಡ್ಡಿಗಿ, ಕೊಟ್ಟೂರು, ಹೂವಿನಹಡಗಲಿ, ಸೇರಿದಂತೆ ಹರಪನಹಳ್ಳಿ ತಾಲೂಕಿನ ವಿದ್ಯುತ್ ಗ್ರಾಹಕರು ಹಾಗೂ ವಿದ್ಯುತ್ ಗುತ್ತಿಗೆದಾರರಿಗೂ ಇಲ್ಲಿ ಮೀಟರ್ ಔಟ್‌ಲೇಟ್ ಇಲ್ಲದ ಕಾರಣ ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಈ ಕೂಡಲೇ ಮೀಟರ್

ಔಟ್‌ಲೇಟ್‌ನ್ನು ಪಟ್ಟಣದಲ್ಲಿ ತೆರೆಯುವ ಮೂಲಕ ಎಲ್ಲಾ ತಾಲೂಕಿನ ಗ್ರಾಹಕರಿಗೂ ಅನುಕೂಲ ಕಲ್ಪಿಸಿದಂತಾಗುತ್ತದೆ ಎಂದರು. ಜೆಸ್ವಾಂ ಕಾರ್ಯನಿರ್ವಾಹಕ ಅಭಿಯಂತರರಾದ ಹುಸೇನ್ ಸಾಬ್ ಮನವಿ ಸ್ವೀಕರಿಸಿ, ಈಗಾಗಲೇ ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು, ಅದಷ್ಟು ಬೇಗನೆ ಈ ಭಾಗದಲ್ಲಿ ಮೀಟರ್ ಔಟ್‌ಲೇಟ್‌ನ್ನು ತೆರೆಯಲು ಇಲಾಖೆಯಿಂದ ನಾವು ಮನವಿ ಮಾಡಿಕೊಂಡಿದ್ದೇವೆ. ವಿದ್ಯುತ್ ಗುತ್ತಿಗೆದಾರರಾದ ಬಿ.ಎಂ.ಎಸ್.ಮಂಜುನಾಥ, ಬ್ರಾಡಗಿ ಶಂಕರ್, ವಾಗೀಶ್, ಕೊಟ್ಟೇಶ್, ಕಿರಣ್, ತಂಬುಳಿ ಕೊಟ್ಟೇಶ್ ಮತ್ತಿತರರು ಇದ್ದರು.

ರೈತರು ಬೆಳೆ ವಿವರಕ್ಕೆ ಮೊಬೈಲ್ ಆಪ್ ಬಳಸಿ

ಹಂಪಿ ಟೈಮ್ಸ್ ಬಳಾರಿ ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರ ದಾಖಲಿಸಲು ಆಂಡ್ರಾಯ್ಡ್ ಆಪ್ ಡೌನ್‌ಲೋಡ್ ಮಾಡಿಕೊಂಡು ಬೆಳೆ ವಿವರ ತಾವೇ ಸ್ವತಃ ಮೊಬೈಲ್ ತಂತ್ರಾಂಶದ ಮೂಲಕ ದಾಖಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ.

ಮೊಬೈಲ್ ಅಪ್ಲಿಕೇಷನ್ ಪಡೆಯಲು ಅನುಸರಿಸ ಬೇಕಾದ ಅಂಶಗಳು: ರೈತರು ತಮ್ಮ ಮೊಬೈಲ್‌ನಲ್ಲಿ ಗೂಗಲ್ ಪ್ಲೇಸ್ಟೋರ್‌ನಿಂದ ಬೆಳೆ ಸಮೀಕ್ಷೆ ಮುಂಗಾರು ಹಂಗಾಮಿನ "ಕ್ರಾಪ್ ಸರ್ವೆ ಖಾರಿಫ್ 2024" (Crop Survey Kharif 2024) ಆಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿಕೊಂಡು ಆಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಜಿಲ್ಲೆಯಲ್ಲಿ 3,80,888 ಬೆಳೆ ತಾಕುಗಳಿದ್ದು, ಆ ತಾಕುಗಳಿಗೆ ರೈತರು ಬೆಳೆಗಳ ಮಾಹಿತಿಯನ್ನು ಸ್ವಯಂ ದಾಖಲಿಸಬೇಕು.

ಬೆಳೆ ಸಮೀಕ್ಷೆ ದತ್ತಾಂಶ ಮಾಹಿತಿಯನ್ನು ಬೆಳೆ ವಿವರಣೆ ಎಣಿಕೆ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗದಲ್ಲಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ, ಬೆಳೆಹಾನಿ ವರದಿ ಸಿದ್ಧಪಡಿಸಲು, ಬೆಳೆ ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆ, ಆರ್.ಟಿ. ಸಿ.ಯಲ್ಲಿ ಬೆಳೆ ವಿವರ ದಾಖಲಿಸಲು, ರಾಷ್ಟ್ರೀಯ ಹಾಗೂ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಮಂಜೂರು ಮಾಡಲು ಬೆಳೆ ಸಮೀಕ್ಷೆ ಮಾಹಿತಿ ಉಪಯೋಗಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೃಷಿ, ತೋಟಗಾರಿಕೆ, ಪಿ.ಆರ್ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು.

ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಪ್ರವಾಸ ಕಾರ್ಯಕ್ರಮ

ಹಂಪಿ ಟೈಮ್ಸ್ ಬಳಾರಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಜು.11 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ಜು.11 ರಂದು ಬೆಳಿಗ್ಗೆ 9.15 ಕ್ಕೆ ಜಿಂದಾಲ್ ವಿಮಾನ ನಿಲ್ದಾಣದಿಂದ ರಸ್ತೆಯ ಮೂಲಕ ಆಗಮಿಸಿ, ಬೆಳಿಗ್ಗೆ 10 ಗಂಟೆಯಿಂದ 10.45 ರ ವರೆಗೆ ಪಕ್ಕದ ಕಚೇರಿಗೆ ಭೇಟಿ ನೀಡುವರು. ಬಳಿಕ ಬೆಳಿಗ್ಗೆ 11 ಗಂಟೆಯಿಂದ 12.30 ರ ವರೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವರು. ನಂತರ 12.30 ರಿಂದ 12.45 ರ ವರೆಗೆ ಪ್ರತಿಗಾಂೀಷ್ಠಿ ನಡೆಸುವರು. ಮಧ್ಯಾಹ್ನ 01.45 ಗಂಟೆಯಿಂದ 03 ಗಂಟೆಯವರೆಗೆ ಬಳ್ಳಾರಿ ಥರ್ಮಲ್ ಪವರ್ ಸ್ಟೇಷನ್ ಯುನಿಟ್‌ಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಬಳಿಕ ಮಧ್ಯಾಹ್ನ 03.30 ಕ್ಕೆ ಜಿಂದಾಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರು ಜಿಲ್ಲೆಗೆ ಪ್ರಯಾಣಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.